ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಫೆಬ್ರವರಿ 26 ಭಾನುವಾರ 2023

ಸಂಪುಟ: 43 | ಸಂಚಿಕೆ: 308 | ಪುಟಗಳು: 10

ದೂರವಾಣಿ: 2496520, 2496521, 2496526, 2496527, 2496528, ಜಾಹೀರಾತು: 2496522, 2496523, ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com
website: www.mysurumithra.com

₹4

‘ಏಕ್ ಭಾರತ್ ಶ್ರೇಷ್ಠ ಭಾರತ್’ ಕುವೆಂಪು ನಾಡಗೀತೆಯಲ್ಲೇ ಇದೆ

● ಕನ್ನಡ ನಾಡಿನ ಕಣ್ಮಣಿಗಳ ಬಗ್ಗೆ ಪ್ರಧಾನಿ ಮೋದಿ ಗುಣಗಾನ ● ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವಕ್ಕೆ ಚಾಲನೆ ● ಕರ್ನಾಟಕ ಹನುಮನ ನಾಡು; ಹನುಮನಿಲ್ಲದೆ ರಾಮನಿಲ್ಲ; ರಾಮನಿಲ್ಲದೆ ‘ರಾಮಾಯಣ’ ಇಲ್ಲ: ಪ್ರಧಾನಿ ಬಣ್ಣನೆ ● ಕನ್ನಡ ನಾಡಿನ ವೀರ ವನಿತೆಯರು, ಮಹಾತ್ಮರು, ವೀರರ ಸ್ಮರಿಸಿದ ಮೋದಿ ● ದೆಹಲಿ ಮಕ್ಕಳಿಗೂ ಕನ್ನಡ ಕಲಿಸಲು ಗ್ರಂಥಾಲಯ ಹೆಚ್ಚಿಸಲು ಸಲಹೆ

ನವದೆಹಲಿ, ಫೆ.25– ‘ದೆಹಲಿ ಕರ್ನಾಟಕ ಸಂಘ’ದ 75ನೇ ವಾರ್ಷಿಕೋತ್ಸವಕ್ಕೆ ಇಲ್ಲಿನ ತಲಕ್‌ಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು.

ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ಕರ್ನಾಟಕ ಸಂಘ ‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ಕನ್ನಡವಾಗಿರು’ ಎಂಬ ಆಶಯದಲ್ಲಿ ಕೆಲಸ ಮಾಡುತ್ತಿದೆ. ದೇಶ ಅಮೃತ ಮಹೋತ್ಸವ ಆಚರಿಸುವಾಗ ಕರ್ನಾಟಕ ಸಂಘ ಕೂಡ ತನ್ನ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂಘದ ಕನಸು ಕಂಡು ಅದನ್ನು ಸಾಕಾರಗೊಳಿಸಿದ ಗಣ್ಯರಿಗೆ ನಾನು ಅಭಿನಂದಿಸುತ್ತೇನೆ. 75



ವರ್ಷ ಸುಮ್ಮನೆ ಆಗುವುದಿಲ್ಲ, ಸಾಕಷ್ಟು ಏಳುಬೀಳು ಕಂಡಿರುತ್ತದೆ. ಎಲ್ಲಾ ಹಂತದಲ್ಲಿ ಸಂಘದ ಅಭಿವೃದ್ಧಿಗೆ ಕೈ ಜೋಡಿಸಿದವರಿಗೂ ಅಭಿ ನಂದನೆ ಸಲ್ಲಿಸುತ್ತೇನೆ. ಕರ್ನಾಟಕ ಇಲ್ಲದೇ ಭಾರತ ಎಂದು ಕರೆಯಲು ಸಾಧ್ಯವಿಲ್ಲ. ಏಕೆಂದರೆ ಕರ್ನಾಟಕ ಹನುಮನ ಜನ್ಮಸ್ಥಳ. ಹನುಮ ಇಲ್ಲದೆ ರಾಮ ಇಲ್ಲ, ರಾಮ ಇಲ್ಲದೇ ‘ರಾಮಾಯಣ’ ಇಲ್ಲ ಎಂದು ಹಾಡಿಹೊಗಳಿದರು. ದೇವರ ದಾಸಿಮಯ್ಯ ರಂತಹ ಸಂತರು ದೇಶವನ್ನು ಜೋಡಿ ಸುವ ಕೆಲಸ ಮಾಡಿದ್ದಾರೆ. ಇಷ್ಟಲಿಂಗದ ಮೂಲಕ ದೇಶವನ್ನು ಬಸವಣ್ಣ ಜೋಡಿಸಿದ್ದಾರೆ. ರಾಣಿ ಅಬ್ಬಕ್ಕ, ಓಬವ್ವ, ಸಂಗೊಳ್ಳಿ ರಾಯಣ್ಣನಂತಹ ವೀರರು ವಿರೋಧಿಗಳ ಮುಂದೆ ಗೋಡೆಯಂತೆ ನಿಲ್ಲುತ್ತಾರೆ. ಈ ಮೂಲಕ ಕರ್ನಾಟಕ ಭಾರತವನ್ನು ಪ್ರೇರೇಪಣೆಗೊಳಿಸಿದೆ.

▶ 4ನೇ ಪುಟಕ್ಕೆ

ಬಿಜೆಪಿಗೆ ನಿಮ್ಮ ಬೆಂಬಲ ಮುಂದುವರೆಸಿ: ವೀರಶೈವ ಲಿಂಗಾಯತರಿಗೆ ಯಡಿಯೂರಪ್ಪ ಮನವಿ





ಬೆಂಗಳೂರು, ಫೆ.25–ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಮ್ಮ ಬೆಂಬಲವನ್ನು ಮುಂದುವರಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ವೀರಶೈವ ಲಿಂಗಾಯತ ಸಮುದಾಯಕ್ಕೆ ಮನವಿ ಮಾಡಿದರು. ಚುನಾವಣಾ ರಾಜಕೀಯದಿಂದ ನಿಮ್ಮ ನಿವೃತ್ತಿಯ ನಂತರವೂ ಸಮುದಾಯವು ಬಿಜೆಪಿಯನ್ನು ಬೆಂಬಲಿಸುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ನಾನು ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ಯಾಚಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ನಾನು ಕೈ ಜೋಡಿಸಿ ಪ್ರಾರ್ಥಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನನಗೆ ಇಲ್ಲಿಯವರೆಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿದ್ದಾರೆ. ಫೆಬ್ರವರಿ 27 ರಂದು ನನಗೆ 80 ವರ್ಷ ತುಂಬುವ ಕಾರಣ ನಾನು ಸ್ವಯಂಪ್ರೇರಿತವಾಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಿದರು. ಹೀಗಾಗಿ ವೀರಶೈವ ಲಿಂಗಾಯತ ಬಂಧುಗಳು ಯಾವುದೇ ತಪ್ಪು ತಿಳುವಳಿಕೆಯಿಲ್ಲದೆ ಹಿಂದಿನಂತೆ ನನಗೆ ಬೆಂಬಲ ನೀಡಿ ಬಿಜೆಪಿಯನ್ನು

▶ 8ನೇ ಪುಟಕ್ಕೆ

ಪ್ರಧಾನಿ ಮೋದಿಗೆ ಜೆಡಿಎಸ್ ಸೆಡ್ಡು ಚನ್ನಪಟ್ಟಣದಲ್ಲಿ ನಾಳೆ ಬೃಹತ್ ಸಮಾವೇಶ

ಬೆಂಗಳೂರು, ಫೆ.25(ಕೆಎಂಶಿ)– ಪ್ರಧಾನಿ ಮೋದಿಯವರು ಹಳೆ ಮೈಸೂರಿಗೆ ಕಾಲಿಡುವ ಮುನ್ನವೇ ಶಕ್ತಿ ಪ್ರದರ್ಶನ ನಡೆಸಲು ಜೆಡಿಎಸ್ ಮುಂದಾಗಿದೆ.

ತಾವು ಪ್ರತಿನಿಧಿಸುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಫೆಬ್ರವರಿ 27 ರಂದು ಬೃಹತ್ ಸಮಾವೇಶ ನಡೆಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ದೊಡ್ಡ ಪ್ರಮಾಣದಲ್ಲಿ ರ್‍ಯಾಲಿ ನಡೆಸುತ್ತಿದೆ.

ಕುಮಾರಸ್ವಾಮಿ ಕಳೆದ ಎರಡು ತಿಂಗಳಿನಿಂದ ರಾಜ್ಯಾದ್ಯಂತ ಪಂಚಯಾತ್ರೆ ನಡೆಸುತ್ತಿದ್ದು, 80ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರ



ಕೈಗೊಂಡಿದ್ದಾರೆ. ಆದರೆ ರಾಮನಗರ ಜಿಲ್ಲೆಯಲ್ಲಿ ಇದುವರೆಗೂ ಯಾತ್ರೆ ನಡೆಸಿಲ್ಲ. ಇದೇ ಉದ್ದೇಶಕ್ಕಾಗಿ ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ಭಾರೀ ಜನರ ಸೇರಿಸಿ, ಕಾಂಗ್ರೆಸ್ ಮತ್ತು ಬಿಜೆಪಿಯ ರಾಜ್ಯ, ರಾಷ್ಟ್ರೀಯ ನಾಯಕರುಗಳು ಮಾಡುವ ಆರೋಪಗಳಿಗೆ ಪ್ರತ್ಯುತ್ತರ ನೀಡಲು ವೇದಿಕೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರು–ಮೈಸೂರು ನಡುವಿನ ದಶಪಥ ಹೆದ್ದಾರಿಯನ್ನು ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರಕ್ಕೆ ಸಮರ್ಪಣೆ ಮಾಡಿ, ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಹಳೇ ಮೈಸೂರು ಭಾಗವನ್ನೇ ಕೇಂದ್ರವಾಗಿಟ್ಟುಕೊಂಡು ಬಿಜೆಪಿ, ಪ್ರಧಾನಿ ಮೋದಿ ಅವರ ವರ್ಚಸ್ಸಿನಿಂದ ಅಧಿಕ ಮತ ಪಡೆಯಲು ಮುಂದಾಗಿದೆ. ಬಿಜೆಪಿ ಸಮಾವೇಶಕ್ಕೂ ಮುನ್ನವೇ ಕುಮಾರಸ್ವಾಮಿ ಮದ್ದೂರಿಗೆ 20 ಕಿಲೋಮೀಟರ್ ಸಮೀಪದಲ್ಲೇ ಯಾತ್ರೆ ನಡೆಸಿ, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯದ ಮುಂದೆ ನಮ್ಮ ಆಟ ನಡೆಯದು ಎಂಬುದು ಕಮಲ ಪಾಳೆಯಕ್ಕೆ ಅರಿವಾಗಿದೆ.

ಸೋನಿಯಾ ರಾಜಕೀಯ ನಿವೃತ್ತಿ ಘೋಷಣೆ ಸನ್ನಿಹಿತ?

ರಾಯ್‌ಪುರ, ಫೆ.25–ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ನಿರ್ಧರಿಸಿದ್ದಾರೆಯೇ? ಅವರು ಇಂದು ರಾಯ್‌ಪುರದಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನದಲ್ಲಿ ಆಡಿರುವ ಮಾತುಗಳು ಅವರ ರಾಜಕೀಯ ನಿವೃತ್ತಿ ಬಗ್ಗೆ ಸದ್ದು ಮಾಡುತ್ತಿದೆ.

ಇತ್ತೀಚೆಗೆ ಕಾಂಗ್ರೆಸ್ ಮುಕ್ತಾಯಗೊಳಿಸಿದ ‘ಭಾರತ್ ಜೋಡೋ’ ಯಾತ್ರೆಯನ್ನು ಅವರು ಪಕ್ಷಕ್ಕೆ ಮತ್ತು ತಮಗೆ ತಿರುವು ಎಂದು ಬಣ್ಣಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ತಮ್ಮ ರಾಜಕೀಯ ಇನ್ನಿಂಗ್ಸ್ ಮುಕ್ತಾಯಗೊಳ್ಳಬಹುದೆಂದು ಸಂತೋಷವಾಗಿದೆ ಎಂದು ಹೇಳಿದ್ದಾರೆ. ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಪಕ್ಷದ ಮೂರು ದಿನಗಳ ಕಾಂಗ್ರೆಸ್ ಸಮಗ್ರ ಅಧಿವೇಶನದ ಎರಡನೇ ದಿನವಾದ ಇಂದು 15,000 ಪ್ರತಿನಿಧಿಗಳನ್ನು ಉದ್ದೇಶಿಸಿ ಸೋನಿಯಾ ಗಾಂಧಿ ಮಾತನಾಡಿದರು. ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ, ನನ್ನ ಇನ್ನಿಂಗ್ಸ್ ಭಾರತ್ ಜೋಡೋ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಯಾತ್ರೆಯು ಒಂದು ಮಹತ್ವದ



ತಿರುವು ನೀಡಿದೆ. ಭಾರತದ ಜನರು ಅಗಾಧವಾಗಿ ಸಾಮರಸ್ಯ, ಸಹಿಷ್ಣುತೆ ಮತ್ತು ಸಮಾನತೆಯನ್ನು ಬಯಸುತ್ತಾರೆ ಎಂಬುದು ಭಾರತ್ ಜೋಡೋ ಯಾತ್ರೆಯಿಂದ ಸಾಬೀತಾಗಿದೆ ಎಂದರು. ಜನಸಂಪರ್ಕ ಕಾರ್ಯಕ್ರಮಗಳ ಮೂಲಕ ನಮ್ಮ ಪಕ್ಷ ಮತ್ತು ಜನರ ನಡುವಿನ ಸಂವಾದದ ಶ್ರೀಮಂತ ಪರಂಪರೆಯನ್ನು ಭಾರತ್ ಜೋಡೋ ನವೀಕರಿಸಿದೆ. ಕಾಂಗ್ರೆಸ್ ಜನರೊಂದಿಗೆ ನಿಂತಿದೆ ಮತ್ತು ಅವರಿಗಾಗಿ ಹೋರಾಡಲು ಸಿದ್ಧವಾಗಿದೆ ಎಂಬುದನ್ನು ಇದು ನಮಗೆ ತೋರಿಸಿದೆ ಎಂದು ಅವರು ಹೇಳಿದರು. ಯಾತ್ರೆಗಾಗಿ ಶ್ರಮಿಸಿದ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ. ಯಾತ್ರೆಯ ಯಶಸ್ಸಿನಲ್ಲಿ ಅವರ ಸಂಕಲ್ಪ ಮತ್ತು ನಾಯಕತ್ವವು ನಿರ್ಣಾಯಕರಾಗಿದ್ದ ರಾಹುಲ್ ಗಾಂಧಿಯವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ ಎಂದರು.

ನಿವೃತ್ತಿ ಸುಳಿವು ನೀಡಿದರೇ?: 76ರ ಹರೆಯದ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ನಿವೃತ್ತಿಯ ಸುಳಿವು ನೀಡಿದ್ದು, ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಮತ್ತೊಮ್ಮೆ ಸಂಸತ್‌ಗೆ ಸ್ಪರ್ಧಿಸುವರೇ ಅಥವಾ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪುತ್ರಿ ಪ್ರಿಯಾಂಕ ಗಾಂಧಿಗೆ ಸ್ಥಾನವನ್ನು ಬಿಟ್ಟುಕೊಡುವರೇ ಎಂದು ಜನರು ಊಹಿಸುತ್ತಿದ್ದಾರೆ. ಪ್ರಸ್ತುತ ಅವಧಿಯನ್ನು ಕಾಂಗ್ರೆಸ್ ಮತ್ತು ದೇಶಕ್ಕೆ ವಿಶೇಷವಾಗಿ ಸವಾಲಿನ ಸಮಯ ಎಂದು ಕರೆದ ಸೋನಿಯಾ ಗಾಂಧಿ, ಪ್ರಧಾನಿ ಮೋದಿ ಮತ್ತು ಬಿಜೆಪಿ–ಆರ್‌ಎಸ್‌ಎಸ್ ಆಡಳಿತವು ಪ್ರತಿಯೊಂದು

▶ 4ನೇ ಪುಟಕ್ಕೆ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಗೊಂದಲ ಇಂದು ಕರೆದಿದ್ದ ಮುಖಂಡರ ಸಭೆ ದಿಢೀರ್ ರದ್ದು

ಬೆಂಗಳೂರು, ಫೆ. 25–ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬಕ್ಕೆ ತೀವ್ರ ತಲೆನೋವನ್ನುಂಟು ಮಾಡಿದ್ದು, ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಿರ್ಧಾರ ಕೈಗೊಳ್ಳಲು ನಾಳೆ (ಫೆ. 26) ಬೆಂಗಳೂರಿನ ಜೆಡಿಎಸ್ ಕಚೇರಿ, ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆದಿದ್ದ ಹಾಸನ ಜೆಡಿಎಸ್ ಮುಖಂಡರ ಸಭೆಯನ್ನು ಏಕಾಏಕಿ ರದ್ದುಪಡಿಸಲಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಮಾಜಿ ಶಾಸಕ ದಿವಂಗತ ಹೆಚ್.ಎಸ್. ಪ್ರಕಾಶ್ ಪುತ್ರ ಸ್ವರೂಪ್ ಅವರಿಗೆ ನೀಡಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು, ಹಲವಾರು ತಿಂಗಳಿಂದ ಸ್ವರೂಪ್ ತಾವು ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿಕೊಂಡಿದ್ದರು. ಈ ನಡುವೆ ಮಾಜಿ ಸಚಿವ, ಕುಮಾರಸ್ವಾಮಿ ಸಹೋದರ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ತಾನೇ ಜೆಡಿಎಸ್ ಅಭ್ಯರ್ಥಿ ಎಂದು ಸ್ವಯಂ ಘೋಷಣೆ ಮಾಡಿಕೊಂಡು ಕ್ಷೇತ್ರದಾದ್ಯಂತ ಸಭೆಗಳನ್ನು ನಡೆಸಲಾರಂಭಿಸಿದರು. ಜೊತೆಗೆ ತಮ್ಮ ಪತ್ನಿಗೆ ಟಿಕೆಟ್ ನೀಡಬೇಕೆಂದು ರೇವಣ್ಣ ಹಾಗೂ ತಾಯಿಗೆ ಟಿಕೆಟ್ ನೀಡಬೇಕೆಂದು ಅವರ ಪುತ್ರರಾದ ಸಂಸದ ಪ್ರಜ್ವಲ್ ಮತ್ತು ವಿಧಾನ ಪರಿಷತ್ ಸದಸ್ಯ ಸೂರಜ್ ಆಗ್ರಹಿಸಿದ್ದರು. ಅಲ್ಲದೇ, ಕೆಲ ದಿನಗಳಿಂದ ರೇವಣ್ಣ ಕೂಡ ಪತ್ನಿಯೊಡಗೂಡಿ ಕ್ಷೇತ್ರ ಪ್ರವಾಸ ಕೈಗೊಳ್ಳುತ್ತಿದ್ದಾರೆ.



▶ 8ನೇ ಪುಟಕ್ಕೆ

ಸಿದ್ದರಾಮಯ್ಯರಿಗೆ ಅರ್ಕಾವತಿ ಕಂಟಕ!

ಬೆಂಗಳೂರು, ಫೆ.25(ಕೆಎಂಶಿ)– ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೆಂಪಣ್ಣ ಅವರ ಆಯೋಗವು ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು



ಕಲೆ ಹಾಕಿ ತನಿಖೆ ನಡೆಸಿದ ವರದಿಯನ್ನು ನಾನು ಓದಿದ್ದೇನೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ. ಅಧಿಕಾರಿಗಳು ಕಡತ ತಂದರು ಅನುಮೋದಿಸಿದೆ ಎಂದು ಅವರೇ ಹೇಳಿರುವುದರ ಅರ್ಥ, ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದರು. ಅಡ್ವೋಕೇಟ್ ಜನರಲ್ ಬಗ್ಗೆ ಹೇಳಿದ್ದು, ಅವರ ವಾದದ ನಂತರ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದು ಮುಖ್ಯ. ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಭ್ರಷ್ಟಾಚಾರವನ್ನು ರಕ್ಷಿಸಲು ಇಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅದನ್ನೇ ನಾನು ಹೇಳಿದ್ದು. ತೀರ್ಪು ಹಾಗೂ ಆಯೋಗದ ವರದಿಯನ್ನು ನಾನು ಓದಿದ್ದು. ಈಗಾಗಲೇ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಇನ್ನು ಮುಂದೆ ನಾವೇನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ಎಂದರು.

ಸ್ವಾಮಿ ವಿವೇಕಾನಂದರ ಪೂರ್ಣಾವತಾರ ಪ್ರದರ್ಶನಕ್ಕೆ ಸ್ಫೂರ್ತಿಯಾಯ್ತು ಮೈಸೂರು ನೆಲ–ಜಲ

■ ಪುಟ–3

ಹಿಂದೆ ವಯಸ್ಸಾದವರನ್ನು ಮಕ್ಕಳು, ಮೊಮ್ಮಕ್ಕಳು ಆಸ್ಪತ್ರೆಗೆ ಕರೆ ತರುತ್ತಿದ್ದರು; ಈಗ ಅಜ್ಜ–ಅಜ್ಜಿ ಮಕ್ಕಳು, ಮೊಮ್ಮಕ್ಕಳ ಕರೆ ತರುತ್ತಿದ್ದಾರೆ

■ ಪುಟ–7

ಸಿದ್ದರಾಮಯ್ಯರ ಬಗ್ಗೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿಕೆ ಖಂಡಿಸಿ

ಮೈಸೂರಲ್ಲಿ ಭಾರೀ ಪ್ರತಿಭಟನೆ

ಸಚಿವರ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳ ಆಗ್ರಹ

ಮೈಸೂರು, ಫೆ.25(ಎಂಟಿವೈ)– ಸಚಿವ ಡಾ.ಅಶ್ವಥ್ ನಾರಾಯಣ್ ಮಂಡ್ಯದ ಸಮಾರಂಭವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಚೋದನಕಾರಿ ಹೇಳಿಕೆ ಖಂಡಿಸಿ, ಇಂದು ಮೈಸೂರಲ್ಲಿ ಸ್ವಾಭಿಮಾನಿ ಹೋರಾಟ ಸಮಿತಿ ಕರೆ ನೀಡಿದ್ದ ‘ನನ್ನನ್ನೂ ಹತ್ಯೆ ಮಾಡಿ’ ಪ್ರತಿಭಟನಾ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು, ಹಿತೈಷಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಅರಮನೆಯ ಉತ್ತರದ್ವಾರದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಆಗಮಿಸಿದ ಸ್ವಾಭಿಮಾನಿ ಹೋರಾಟ ಸಮಿತಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ‘ನನ್ನನ್ನೂ ಹತ್ಯೆ ಮಾಡಿ’ ಭಿತ್ತಿ ಫಲಕ ಪ್ರದರ್ಶಿಸಿ, ಕಿಡಿಕಾರಿದರು. ಬೆಳಗ್ಗೆ 10 ಗಂಟೆಗೆ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಆರಂಭಿಸಿ, ದೊಡ್ಡಗಡಿಯಾರ ವೃತ್ತ, ಮಹಾತ್ಮಗಾಂಧಿ ವೃತ್ತ, ಚಿಕ್ಕಗಡಿಯಾರ ವೃತ್ತ, ದೇವರಾಜ ಅರಸ್ ರಸ್ತೆ, ಜೆಎಲ್‌ಬಿ



ರಸ್ತೆ, ವಿನೋಬಾ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿದರು. ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ಸಚಿವ ಅಶ್ವಥ್‌ನಾರಾಯಣ ರಾಜೀನಾಮೆಗೆ ಒಕ್ಕೊರಲಿನಿಂದ ಆಗ್ರಹಿಸಿದರು.

ಒಡೆದು ಆಳುವ ನೀತಿ: ಸಭೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಬಹಿರಂಗವಾಗಿ ಸಿದ್ದರಾಮಯ್ಯ ಅವರನ್ನು ಕೊಲ್ಲುವಂತಹ ಹೇಳಿಕೆ ನೀಡಿರುವ ಅಶ್ವತ್ಥ ನಾರಾಯಣ್ ವಿರುದ್ಧ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಎಲ್ಲಾ ಸಮುದಾಯದವರು ಸೇರಿ ಪ್ರತಿಭಟನೆ ಮಾಡಲಾಗಿದೆ. ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಿ, ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಿಜೆಪಿ ನಾಯಕರು ಅಲ್ಪಸಂಖ್ಯಾತರ ವಿಚಾರದಲ್ಲಿ ಹಲಾಲ್, ಹಿಜಾಬ್ ವಿಚಾರ ಮುನ್ನೆಲೆಗೆ ತಂದರು. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ವೈಯಕ್ತಿಕ ವಿಚಾರವನ್ನು ಮುನ್ನೆಲೆಗೆ ತಂದು ಜನರಲ್ಲಿ ಗೊಂದಲ ಮೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದರು.

ಮೂರ್ಖತನದ ಹೇಳಿಕೆ: ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಕೇವಲ ವ್ಯಕ್ತಿಯಲ್ಲ, ದೊಡ್ಡ ಶಕ್ತಿಯಾಗಿದ್ದಾರೆ. ಗ್ರಾಮೀಣ ಹಾಗೂ ಹೋರಾಟದ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ

▶ 8ನೇ ಪುಟಕ್ಕೆ

ಮೈಸೂರು ಮಿತ್ರ
ಭಾನುವಾರ 26 ಫೆಬ್ರವರಿ 2023

ಮೈಸೂರು ನಗರದ 12 ಸೇರಿ ಜಿಲ್ಲೆಯಲ್ಲಿ 41 ಅಪಘಾತ ವಲಯ!

ನಗರ, ಜಿಲ್ಲಾ ಪೊಲೀಸ್, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಅಪಘಾತ ತಡೆಗೆ ಎಚ್ಚರಿಕಾ ಕ್ರಮ

ಮೈಸೂರು, ಫೆ. 25(ಆರ್‌ಕೆ)– ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಅಪಘಾತ ಹಾಗೂ ಸಾವು-ನೋವುಗಳನ್ನು ತಪ್ಪಿಸಲು ಪೊಲೀಸರು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

ಮೈಸೂರು ನಗರದ 21 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 41 ಅಪಘಾತ ವಲಯ (ಬ್ಲಾಕ್ ಸ್ಪಾಟ್)ಗಳೆಂದು ಗುರುತಿಸಲಾಗಿದ್ದು, ಅಲ್ಲಿ ಅಗತ್ಯ ಕ್ರಮ ಕೈಗೊಂಡು ಅಪಘಾತವಾಗುವುದನ್ನು ತಪ್ಪಿಸಬೇಕೆಂದು ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್. ಜಾಹ್ನವಿ ಮತ್ತು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಶುಕ್ರವಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಸಂಜೆ ಮೈಸೂರಿನ ನಂಜನಗೂಡು ರಸ್ತೆಯ ಗಣಪತಿ ಸಚ್ಚಿದಾನಂದ ಆಶ್ರಮ ಬಳಿ, ಬಂಡಿಪಾಳ್ಯ ಎಪಿಎಂಸಿ, ತಿ.ನರಸೀಪುರ-ರಿಂಗ್ ರೋಡ್ ಜಂಕ್ಷನ್, ತಿ.ನರಸೀಪುರ ರಸ್ತೆಯ ಸರ್ದಾರ್ ವಲ್ಲಭಭಾಯಿ ಪಟೇಲ್‌ನಗರ ಜಂಕ್ಷನ್ ಹಾಗೂ ದೊಡ್ಡ ಆಲದಮರ ಬಳಿಯ ಬ್ಲಾಕ್ ಸ್ಪಾಟ್‌ಗಳೆಂದು ಗುರುತಿಸಲಾದ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ ಅವರು, ವಿಮಾನ ನಿಲ್ದಾಣಗಳಿಂದ ಗಣ್ಯರು-ಅತೀ ಗಣ್ಯರು ಮೈಸೂರು ಕಡೆಗೆ ಸಂಚರಿಸುವುದರಿಂದ ಮಂಡಕಳ್ಳಿ ಏರ್‌ಪೋರ್ಟ್‌ನಿಂದ ಮೈಸೂರು ನಗರದವರೆಗೆ ನಂಜನಗೂಡು ಹೆದ್ದಾರಿಯಲ್ಲಿ ಖಾಯಂ ರೋಡ್ ಹಂಪ್ಸ್ ಅಳವಡಿಸಲು ಸಾಧ್ಯವಾಗದ ಕಾರಣ, ರಬ್ಲಿಂಗ್ ಸ್ಟ್ರಿಪ್ಸ್ ಅಳವಡಿಸಬೇಕು, ಡೈರೆಕ್ಷನ್ ಬೋರ್ಡ್‌ಗಳು ಹಾಗೂ ಸೈನೇಜ್‌ಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

500 ಮೀಟರ್ ಅಂತರದಲ್ಲಿ ವರ್ಷಕ್ಕೆ ಅಪಘಾತಗಳಿಂದ 3 ಸಾವು ಹಾಗೂ ಮೂವರು ಗಾಯಗೊಂಡಿದ್ದರೆ ಅಂತಹ ಸ್ಥಳಗಳು ಅಪಘಾತ ವಲಯ (ಬ್ಲಾಕ್ ಸ್ಪಾಟ್)ಗಳೆಂದು ಕರೆಯಲ್ಪಡುತ್ತವೆ. ಅಂತಹ ಸ್ಥಳಗಳಲ್ಲಿ ಸೈನೇಜ್ ಬೋರ್ಡ್, ಜೀಬ್ರಾ ಕ್ರಾಸಿಂಗ್, ಪೆಡೆಸ್ಟ್ರಿಯನ್ ಕ್ರಾಸಿಂಗ್, ರೋಡ್ ಹಂಪ್ಸ್, ರಬ್ಲಿಂಗ್ ಸ್ಟ್ರಿಪ್ಸ್ ಅಳವಡಿಕೆಯ ಅಪಘಾತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿಪಿ ಜಾಹ್ನವಿ ತಿಳಿಸಿದ್ದಾರೆ.



ಅಪರಾಧ ಮತ್ತು ಸಂಚಾರ ಡಿಸಿಪಿ ಎಸ್. ಜಾನ್ಹವಿ ಅವರು ಮೈಸೂರು-ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ಬ್ಲಾಕ್ ಸ್ಪಾಟ್‌ನಲ್ಲಿ ಶುಕ್ರವಾರ ಅಧಿಕಾರಿಗಳಿಗೆ ಅಪಘಾತ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ವಿವರಿಸಿದರು. ಸಿದ್ಧಾರ್ಥನಗರ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಯೋಗೇಶ್, ಕೆ.ಆರ್. ಸಂಚಾರ ಠಾಣೆ ಸಬ್ ಇನ್ಸ್‌ಪೆಕ್ಟರ್ ಜಯಪ್ರಕಾಶ್ ಹಾಗೂ ಇತರರನ್ನು ಚಿತ್ರದಲ್ಲಿ ಕಾಣಬಹುದು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ರಸ್ತೆಗಳ ಬ್ಲಾಕ್ ಸ್ಪಾಟ್‌ಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಟೆಂಡರ್ ಕರೆಯಲಾಗಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ ಎನ್‌ಹೆಚ್‌ಎಐ ಅಧಿಕಾರಿಗಳು, ಕಾಮಗಾರಿ ನಡೆಸುವಾಗ ಸಂಚಾರ ಪೊಲೀಸರ ಸಲಹೆ-ಮಾರ್ಗದರ್ಶನ ಪಡೆಯುವುದಾಗಿ ಎನ್‌ಹೆಚ್‌ಎಐ ಅಧಿಕಾರಿಗಳು ತಿಳಿಸಿದರು.

ಲೋಕೋಪಯೋಗಿ ಇಲಾಖೆ ರಸ್ತೆಗಳಲ್ಲಿರುವ ಬ್ಲಾಕ್ ಸ್ಪಾಟ್‌ಗಳಲ್ಲಿ ಅಪಘಾತವಾಗುವುದನ್ನು ತಡೆಯಲು ತಾವು ಪೊಲೀಸರ ಸೂಚನೆಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜು, ಡಿಸಿಪಿ ಜಾಹ್ನವಿ ಅವರಿಗೆ ಭರವಸೆ ನೀಡಿದರು.

ಎಸ್ಪಿ ಸೀಮಾ ಲಾಟ್ಕರ್ ಸಭೆ: ಮೈಸೂರು ಜಿಲ್ಲೆಯ ತಾಲೂಕು ಕೇಂದ್ರಗಳ 12 ಸ್ಥಳಗಳೂ ಸೇರಿದಂತೆ 41 ಕಡೆ ಅಪಘಾತ ವಲಯ (ಬ್ಲಾಕ್ ಸ್ಪಾಟ್)ಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಪಘಾತಗಳಾಗದಂತೆ ತಡೆಗಟ್ಟುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಮೈಸೂರಿನ ನಜರ್‌ಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಸ್ತೆ ಬದಿಯಲ್ಲಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.


ನಗರ ಪ್ರದೇಶದ 12 ಸೇರಿದಂತೆ ಜಿಲ್ಲೆಯ ಗ್ರಾಮೀಣ ಜಾಗದಲ್ಲಿರುವ 29 ಬ್ಲಾಕ್ ಸ್ಪಾಟ್‌ಗಳಲ್ಲಿ ಅಪಘಾತಗಳು ಸಂಭವಿಸದಂತೆ ಎಚ್ಚರ ವಹಿಸಬೇಕು, ಕೆಎಸ್‌ಆರ್‌ಟಿಸಿ ಬಸ್, ಲಾರಿ, ಟ್ರಕ್, ಟ್ಯಾಕ್ಸಿ, ಕಾರು ಚಾಲಕರಿಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಜಾಗೃತಿ ಮೂಡಿಸುವ ಮೂಲಕ ಅಪಘಾತಗಳಾಗದಂತೆ ಮುಂಜಾಗ್ರತೆ ವಹಿಸಬೇಕೆಂದು ಎಸ್ಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಡಿಷನಲ್ ಎಸ್ಪಿ ನಂದಿನಿ, ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಕೆಎಸ್‌ಆರ್‌ಟಿಸಿ ಅಧಿಕಾರಿ ಹೇಮಂತ್‌ಕುಮಾರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಪಿಯು ಉಪನಿರ್ದೇಶಕ ನಾಗಮಲ್ಲೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಬದುಕಿದ್ದ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್ ನೀಡಿದ ವಿಎ!

ತಲಕಾಡಿನ ಹಿಂದಿನ ವಿಎ ಪ್ರಶಾಂತ್ ವಿರುದ್ಧ ಕ್ರಮಕ್ಕೆ ತಿ.ನರಸೀಪುರ ತಹಸೀಲ್ದಾರ್ ಗೀತಾ ಡಿಸಿಗೆ ವರದಿ

ಮೈಸೂರು, ಫೆ. 25(ಆರ್‌ಕೆ)– ಬದುಕಿದ್ದ ವ್ಯಕ್ತಿಯ ಹೆಸರಲ್ಲಿ ತಲಕಾಡು ವ್ಯಾಪ್ತಿಯ ಹಿಂದಿನ ಗ್ರಾಮ ಲೆಕ್ಕಿಗ ಪ್ರಶಾಂತ್ ಮರಣ ಪ್ರಮಾಣ ಪತ್ರ (ಡೆತ್ ಸರ್ಟಿಫಿಕೇಟ್) ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ.



ಪ್ರಶಾಂತ್

ವಿವರ: ತಿ.ನರಸೀಪುರ ತಾಲೂಕು, ತಲಕಾಡು ಗ್ರಾಮದ ಲೇಟ್ ತಿಮ್ಮೇಗೌಡ ಮತ್ತು ಶಾರದಮ್ಮ ದಂಪತಿ ಪುತ್ರ ಟಿ.ರಂಗೇಗೌಡ, 2018ರಂದು ಮಧ್ಯಾಹ್ನ 3.30 ಗಂಟೆ ವೇಳೆಗೆ ತಲಕಾಡು ಕೆಇಬಿ ಕಚೇರಿ ಎದುರು ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಅವರು ಚಿಕಿತ್ಸೆ ಫಲಕಾರಿಯಾಗದೇ ಮರುದಿನ (08-12-2018) ಮಧ್ಯಾಹ್ನ 3.30 ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಯಿಂದ ರವಾನೆಯಾಗಿದ್ದ ಡೆತ್ ಮೆಮೋ ಆಧರಿಸಿ ಮೈಸೂರು ಮಹಾನಗರ ಪಾಲಿಕೆಯು 2018ರ ಡಿಸೆಂಬರ್ 8ರಂದು ರಂಗೇಗೌಡ ಸಾವನ್ನಪ್ಪಿರುವ ಬಗ್ಗೆ ಅವರ ಪುತ್ರ ಟಿ.ಆರ್. ನರೇಂದ್ರ ಅವರಿಗೆ 2018ರ ಡಿಸೆಂಬರ್ 26ರಂದು ಮರಣ ಪ್ರಮಾಣಪತ್ರ ನೀಡಿದೆ.

ಆಚ್ಚರಿಯೆಂದರೆ, ಟಿ. ರಂಗೇಗೌಡರು 2018ರ ಡಿಸೆಂಬರ್ 7ರಂದು ಮೃತಪಟ್ಟಿರುವುದಾಗಿ ತಲಕಾಡು ವ್ಯಾಪ್ತಿಯ ಅಂದಿನ ಗ್ರಾಮ ಲೆಕ್ಕಿಗ (ವಿಎ) ಪ್ರಶಾಂತ್ ಅವರು ನಮೂನೆ 6ರಲ್ಲಿ ಅಧಿಕೃತ ಮರಣ ಪ್ರಮಾಣ ಪತ್ರವನ್ನು 2018ರ ಡಿಸೆಂಬರ್ 12ರಂದು ನೀಡಿದ್ದಾರೆ. ಈ ಮರಣ ಪ್ರಮಾಣ ಪತ್ರವನ್ನು ಯಾರು ಪಡೆದರು ಎಂಬುದರ ಬಗ್ಗೆ ಸರಿಯಾದ ಮಾಹಿತಿ ಇಲ್ಲ.

ರಂಗೇಗೌಡರ ಪುತ್ರ ನರೇಂದ್ರ 2019ರಲ್ಲಿ ತಮ್ಮ ತಂದೆಯ ಬ್ಯಾಂಕ್ ಖಾತೆ ರದ್ದುಪಡಿಸಲು ಬ್ಯಾಂಕ್‌ಗೆ ತೆರಳಿದಾಗ ಅದಾಗಲೇ ಡೆತ್ ಸರ್ಟಿಫಿಕೇಟ್ ನೀಡಿ ಖಾತೆ ರದ್ದುಪಡಿಸಿರುವುದು ಅವರ ಗಮನಕ್ಕೆ ಬಂದಿದೆ. ಅಲ್ಲದೇ, ಪ್ರಶಾಂತ್ ನೀಡಿದ್ದ ಡೆತ್ ಸರ್ಟಿಫಿಕೇಟ್ ಬಳಸಿಕೊಂಡು ನರೇಂದ್ರನ ತಮ್ಮನ ಪತ್ನಿ ಜಮೀನಿಗೆ ಸಂಬಂಧಪಟ್ಟ ದಾಖಲೆಗಳನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಈ ಸಂಬಂಧ ಉಪವಿಭಾಗಾಧಿಕಾರಿಗಳ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದೆ ಎಂದು ನರೇಂದ್ರ 'ಮೈಸೂರು ಮಿತ್ರ'ನಿಗೆ ತಿಳಿಸಿದರು.

ತಮ್ಮ ತಂದೆ ರಂಗೇಗೌಡರು ಬದುಕಿದ್ದಾಗಲೇ ಅವರ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡುವ ಮೂಲಕ ಹಿಂದಿನ ಗ್ರಾಮ ಲೆಕ್ಕಿಗ ತನ್ನ ತಂದೆಯ ಹೆಸರಿನಲ್ಲಿದ್ದ ಜಮೀನು ಮತ್ತು ಬ್ಯಾಂಕ್ ಖಾತೆಯಲ್ಲಿನ ಹಣ ಕಬಳಿಸಲು ಸಹಾಯ ಮಾಡಿದಂತಾಗಿದೆ ಎಂದು ಆರೋಪಿಸಿದರು. ಈ ಸಂಬಂಧ ಅವರು, 2021ರ ಅಕ್ಟೋಬರ್ 25ರಂದು ಮೈಸೂರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ಅವರ ಅರ್ಜಿಯನುಸಾರ ಸ್ಥಳ ಮಹಜರು ಮಾಡಿ ಅಗತ್ಯ ದಾಖಲೆಗಳ ಸಮೇತ ಪ್ರಾಥಮಿಕ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಕಡತ ಪರಿಶೀಲಿಸಿ ವಿಚಾರಣೆ ನಡೆಸಿದ ತಿ.ನರಸೀಪುರ ತಹಸೀಲ್ದಾರ್ ಗೀತಾ, ಕಳೆದ ಎರಡು ದಿನಗಳ ಹಿಂದೆ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿ ನೀಡಿದ್ದಾರೆ.

ರಂಗೇಗೌಡರು 2018ರ ಡಿಸೆಂಬರ್ 8ರಂದು ಸಾವನ್ನಪ್ಪಿದ್ದರಾದರೂ, 2018ರ ಡಿಸೆಂಬರ್ 7ರಂದೇ ಸಾವನ್ನಪ್ಪಿದ್ದಾರೆಂದು ಹಿಂದಿನ ವಿಎ ಪ್ರಶಾಂತ್ ಮರಣ ಪ್ರಮಾಣ ಪತ್ರ ನೀಡಿದ್ದಾರೆ. ರಂಗೇಗೌಡ ಮೈಸೂರಿನಲ್ಲಿ ಸಾವನ್ನಪ್ಪಿರುವುದರಿಂದ ಮರಣ ಪ್ರಮಾಣ ಪತ್ರವನ್ನು ತಲಕಾಡು ವ್ಯಾಪ್ತಿಯ ಗ್ರಾಮ ಲೆಕ್ಕಿಗ ನೀಡಲು ಅವಕಾಶವಿಲ್ಲ. ಆದರೂ ಅವರು ವ್ಯಕ್ತಿ ಬದುಕಿದ್ದಾಗಲೇ ಮರಣ ಪ್ರಮಾಣ ಪತ್ರ ನೀಡಿರುವುದು ಪ್ರಾಥಮಿಕ ವಿಚಾರಣೆಯಿಂದ ದೃಢಪಟ್ಟಿರುವುದರಿಂದ ಗ್ರಾಮ ಲೆಕ್ಕಿಗ ಪ್ರಶಾಂತ್ ವಿರುದ್ಧ ಕಾನೂನು ರೀತಿಯ ಕ್ರಮ ವಹಿಸಬೇಕೆಂದು ಗೀತಾ ತಮ್ಮ ವರದಿಯಲ್ಲಿ ಶಿಫಾರಸ್ಸು ಮಾಡಿದ್ದಾರೆ

ನ್ಯಾನೋ ರಸಗೊಬ್ಬರ ಬಳಕೆ ಉಪಯುಕ್ತ: ಪ್ರತಾಪ್ ಸಿಂಹ



ಮೈಸೂರು, ಫೆ. 25(ಆರ್‌ಕೆ)– ದ್ರವ ರೂಪದ ನ್ಯಾನೋ ರಸಗೊಬ್ಬರ ಬಳಸುವುದರಿಂದ ಉತ್ತಮ ಇಳುವರಿ ದೊರೆಯುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಕುವೆಂಪುನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಜಿಲ್ಲಾ ಮಟ್ಟದ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನ್ಯಾನೋ ರಸಗೊಬ್ಬರ ಬಳಕೆಯಿಂದ ಬಹಳಷ್ಟು ಉಪಯುಕ್ತವಿದೆ ಎಂಬುದನ್ನು ಸ್ವತಃ ನಮ್ಮ ತೋಟದಲ್ಲಿ ಕಂಡುಕೊಂಡಿದ್ದೇನೆ ಎಂದರು. ಅದನ್ನು ಅಗತ್ಯವಿರುವ ಬೆಳೆಗಳಿಗೆ ಸಿಂಪಡಿಸಿದಲ್ಲಿ ಉತ್ತಮ ಇಳುವರಿ ಪಡೆಯಬಹುದು. ಇದರಿಂದ ರಸಗೊಬ್ಬರಕ್ಕೆ ಖರ್ಚು ಮಾಡುವ ವೆಚ್ಚವೂ ಕಡಿಮೆಯಾಗುತ್ತದೆ ಎಂದ ಅವರು, ಜೈವಿಕ ಉತ್ತೇಜಕ ಹಾಗೂ ಕ್ರಿಮಿನಾಶಕಗಳಿಗೆ ಜಿಎಸ್‌ಟಿ ವಿನಾಯಿತಿ ದೊರಕಿಸಿಕೊಡಲು ತಾವು ಪ್ರಯತ್ನಿಸುವುದಾಗಿಯೂ ಇದೇ ವೇಳೆ ನುಡಿದರು. ಈಗ ಎಲ್ಲಾ ಬಗೆಯ ಜೈವಿಕ ಉತ್ತೇಜಕಗಳು ಮತ್ತು ಕ್ರಿಮಿನಾಶಕಗಳಿಗೆ ಶೇ. 5ರಿಂದ 18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದ್ದು, ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಭಗವಂತ ಖೂಬಾರೊಂದಿಗೆ ಚರ್ಚಿಸಿ ಜಿಎಸ್‌ಟಿ ವಿನಾಯಿತಿ ಸೇರಿದಂತೆ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ 17 ಸಮಸ್ಯೆಗಳನ್ನು ಪರಿಹರಿಸಲು ತಾವು ಪ್ರಯತ್ನಿಸುವುದಾಗಿ ಪ್ರತಾಪ್ ಸಿಂಹ ಭರವಸೆ ನೀಡಿದರು.

ಮೈಸೂರು ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ.ಎಸ್. ಚಂದ್ರಶೇಖರ್, ಚಾಮರಾಜನಗರ ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಮಧುಸೂದನ್, ಮೈಸೂರು ವಿಭಾಗದ ತೋಟಗಾರಿಕಾ ಜಂಟಿ ನಿರ್ದೇಶಕ ಡಾ.ಹೆಚ್.ಎಂ.ನಾಗರಾಜ್, ಕೀಟನಾಶಕ ಮಾರಾಟಗಾರರ ಸಂಘದ ಅಧ್ಯಕ್ಷ ಎಂ.ಎ. ನಂಜಪ್ಪ, ಗೌರವಾಧ್ಯಕ್ಷ ಯೋಗರಾಜ್, ಉಪಾಧ್ಯಕ್ಷ ಬಿ.ಪಿ. ಶಿವಪ್ರಕಾಶ್, ಕಾರ್ಯದರ್ಶಿ ಕೆ.ಕಿರಣ್, ಜಂಟಿ ಕಾರ್ಯದರ್ಶಿ ಕೆ.ಅಂಬಿಕ ಚರಣವಾಡಿ, ಖಜಾಂಚಿ ಮೋಹನಗೌಡ, ಮಾಜಿ ಅಧ್ಯಕ್ಷ ಟಿ. ಹನುಮಂತೇಶ, ಕೆ.ಶಿವಪ್ರಕಾಶ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೈಸೂರು ನಾಮ ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

26.2.2023 ಭಾನುವಾರ, ಮಳೆ ನಕ್ಷತ್ರ: ಶತಭಿಷ, 19.02.2023ರಿಂದ 04.03.2023
ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ತಿಥಿ: ಸಪ್ತಮಿ, ನಕ್ಷತ್ರ: ಭರಣಿ, ರಾಹುಕಾಲ: ಸಂಜೆ 4.30 ರಿಂದ 6ರವರೆಗೆ

ಮೈಸೂರು ಆಕಾಶವಾಣಿ



ಬೆಳಗ್ಗೆ: ಬೆಳಿಗ್ಗೆ 6.10 ಚಿಂತನ: ಡಾ. ಆನಂದಕುಮಾರ್, 6.15 ಗೀತಾರಾಧನ, 6.35 ಬದುಕು ಮಣ್ಣಿನೊಂದಿಗೆ: ಬಾನುಲಿ ಸರಣಿ, ಲೇಖನ ಮತ್ತು ಪ್ರಸ್ತುತಿ- ಎ.ಪಿಚಂದ್ರಶೇಖರ್, 6.45 ಅರಿವಿನ ಶಿಖರ: ಗಾಯನ- ಸಿ. ವಿಶ್ವನಾಥ್, ಕೆ.ಪಿ. ರೇವತಿ, ವ್ಯಾಖ್ಯಾನ- ಡಾ.ಎನ್.ಎಸ್. ತಾರಾನಾಥ್, 8.30 'ವಿಶಿಷ್ಟ ವ್ಯಕ್ತಿ: ವಿಶೇಷ ಯತ್ನ' ಬಾನುಲಿ ಸರಣಿ: ಜಾಗತಿಕ ಆರ್ಥಿಕ ಸಲಹೆಗಾರ ಸಂಗಸ್ವಾಮಿ ಮೂಕನಹಳ್ಳಿ ಅವರೊಂದಿಗೆ ಸಂದರ್ಶನ, ಸಂದರ್ಶಕರು ದಿವಾಕರ ಹೆಗಡೆ, 9.40 ನಮ್ಮ ಆರೋಗ್ಯ: ರೇರ್ ಡಿಸೀಸಸ್ ಡೇ ಸಂದರ್ಭದಲ್ಲಿ ಅತಿ ವಿರಳ ಕಾಯಿಲೆಗಳು ಮತ್ತು ಚಿಕಿತ್ಸೆ ಕುರಿತು ಡಾ. ದೀಪಾ ಭಟ್ ಅವರೊಂದಿಗೆ ಮಾತುಕತೆ, 10.00 ಕೇಳಿ ಗಿಳಿಗಳೇ: ಕಥೆ ಹೇಳ್ತೀಯೋ ಹಾಡು ಹೇಳ್ತೀಯೋ, 10.30 ಮಕ್ಕಳ ಮಂಟಪ: ಕಿಕ್ಕೇರಿಯ ಕೇಂಬ್ರಿಡ್ಜ್ ಶಾಲೆಯ ಮಕ್ಕಳಿಂದ ಕಾರ್ಯಕ್ರಮ ವೈವಿಧ್ಯ, 11.00 ಮನ್ ಕಿ ಬಾತ್: ದೇಶದ ಜನತೆಯೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನದ ಮಾತು ನಂತರ ಮನ್ ಕಿ ಬಾತ್: ದೇಶದ ಜನತೆಯೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನದ ಮಾತಿನ ಕನ್ನಡ ಅನುವಾದ.

ಮಧ್ಯಾಹ್ನ: 12.30 ದೇವರನಾಮ: ಎಂ. ರಾಘವೇಂದ್ರ, 12.45 ಜನಪದ ಸಂಗೀತ: ಮಾದಶೆಟ್ಟಿ ಮತ್ತು ತಂಡ, 1.20 ಭಾವಗೀತೆಗಳು: ಕೆ.ಆರ್.ಸವಿತ, ಡಾ.ಸುಷ್ಮಾ ಕೃಷ್ಣಮೂರ್ತಿ, 3.45 ಯಕ್ಷಗಾನ ತಾಳ ಮದ್ದಲೆ- ಪ್ರಸಂಗ- ಶಿವ ಪಂಚಾಕ್ಷರಿ ಮಹಿಮೆ, ಪ್ರಸ್ತುತಿ- ಪುತ್ತೂರು ಬೆಟ್ಟಂಪಾಡಿಯ ಕರ್ನಾಟಕ ಯಕ್ಷ ಭಾರತಿ ಕಲಾವಿದರು.

ಸಂಜೆ: 6.50 ಕೃಷಿರಂಗ: ರೇಬೀಸ್ ಕುರಿತು ಅನುಸರಿಸಬೇಕಾದ ಮುನ್ನೆಚ್ಚರಿಕೆ ಹಾಗೂ ಚಿಕಿತ್ಸೆ ಕುರಿತು ಡಾ. ಸುಮಂತ್ ಬೇದ್ರೆ ಅವರೊಂದಿಗ್ ಸಂದರ್ಶನ, ಸಂದರ್ಶಕರು- ಎಸ್.ಸಿ. ಹೇಮಕುಮಾರ್. **ರಾತ್ರಿ:** 8.00 ಮನ್ ಕಿ ಬಾತ್: ದೇಶದ ಜನತೆಯೊಂದಿಗೆ ಪ್ರಧಾನಿ ಮೋದಿಯವರ, ಮನದ ಮಾತಿನ ಕನ್ನಡ ಅನುವಾದದ ಮರು ಪ್ರಸಾರ, 9.15 ರಂಗಗೀತೆಗಳು: ರಾಜಸೂಯ ಯಾಗ ನಾಟಕದ ಹಾಡುಗಳು, 9.30 ರವಿವಾಸರೀಯ ಅಖಿಲ ಭಾರತೀಯ ಸಂಗೀತ ಸಭಾ- ವಿದುಶಿ ಶುಭಾ ಮುದ್ಗಲಿ- ಗಾಯನ.

- **ಹೆಚ್.ವಿ. ರಾಜೀವ್ ಸ್ನೇಹ ಬಳಗ :** ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ಥಳ: ರಾಘವೇಂದ್ರ ಸ್ವಾಮಿ ಮಠ, ನವಿಲು ರಸ್ತೆ, 47ನೇ ವಾರ್ಡ್, ಬೆಳಗ್ಗೆ 7 ಗಂಟೆಯಿಂದ.
- **ಶ್ರೀ ರಾಘವೇಂದ್ರಸ್ವಾಮಿ ಸೇವಾ ಸಮಿತಿ :** ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಹಾಗೂ ವರ್ಧಂತಿ ಮಹೋತ್ಸವ, ಶ್ರೀ ಶಿಂಶುಮಾರ ಮಹಾಯಾಗ, ಮಹಾ ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಮಂತ್ರ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ, ಸ್ಥಳ: ಮಠದ ಆವರಣ, ಜಯಲಕ್ಷ್ಮೀಪುರಂ, ಬೆಳಗ್ಗೆ 7.30ರಿಂದ.
- **ಪ್ರಕೋದಯಾತ್ ವಿಪ್ರ ಸಂಘ, ಶೃತಿ ಸಂಗೀತ ಪಾಠಶಾಲೆ ಮತ್ತು ಜ್ಞಾನಭಾರತಿ ಸಭಾ :** ಶ್ರೀ ಪುರಂದರ ಹಾಗೂ ಶ್ರೀ ತ್ಯಾಗರಾಜರ ಆರಾಧನೆ ಮತ್ತು ಶೃತಿ ವಾದ್ಯ ಸಂಗೀತ ಪಾಠಶಾಲೆಯ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ, ಅಧ್ಯಕ್ಷತೆ: ಮುಡಾ ಮಾಜಿ ಅಧ್ಯಕ್ಷರು, ಬಿಜೆಪಿ ಮುಖಂಡರಾದ ಹೆಚ್.ವಿ. ರಾಜೀವ್, ಮುಖ್ಯ ಅತಿಥಿಗಳು: ಕೇಂದ್ರ ಸಂವಹನ ಇಲಾಖೆಯ ಉಪ ನಿರ್ದೇಶಕರಾದ ಡಾ. ಟಿ.ಸಿ. ಪೂರ್ಣಿಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ಸನ್ಮಾನಿತರು: ಡಾ. ಕೆ.ಎಸ್. ಶ್ರೀನಿವಾಸನ್ (ಶಿಕ್ಷಣ ಕ್ಷೇತ್ರ), ವಿದ್ವಾನ್ ಸಿ.ಎ. ನಟರಾಜ್ (ಸಂಗೀತ ಕ್ಷೇತ್ರ), ವಿದ್ವಾನ್ ಎನ್.ಆರ್. ಪ್ರಶಾಂತ್ (ಸಂಗೀತ ಕ್ಷೇತ್ರ), ವಿದುಷಿ ಶ್ರೀಮತಿ ಸುನಂದಾ ದಿಲೀಪ್ (ಸಂಗೀತ ಕ್ಷೇತ್ರ), ವಿದುಷಿ ಶ್ರೀಮತಿ ರಂಜನಿ ಕೌಶಿಕ್ (ಸಂಗೀತ ಕ್ಷೇತ್ರ), ವಿದುಷಿ ಶ್ರೀಮತಿ ಸಿ.ಎನ್. ಅನಿತ (ನೃತ್ಯ ಕ್ಷೇತ್ರ), ಶ್ರೀಮತಿ ಸುಮಾ ರಾಜಕುಮಾರ್ (ಜಾದು ಹಾಗೂ ಮಾತನಾಡುವ ಗೊಂಬೆ ಕಲಾವಿದರು), ಸ್ಥಳ: ಶ್ರೀ ಅವನಿ ಶಂಕರ ಮಠ, 4ನೇ ಮೇನ್, 9ನೇ ಅಡ್ಡ ರಸ್ತೆ, ವಿದ್ಯಾರಣ್ಯಪುರಂ, ಬೆಳಗ್ಗೆ 9 ಗಂಟೆಯಿಂದ.
- **ಶ್ರೀ ಕೃಷ್ಣ ಗಾನಸಭಾ, ಮೈಸೂರು :** 21ನೇ ವಾರ್ಷಿಕೋತ್ಸವದ ಪ್ರಯುಕ್ತ ಸಂಗೀತ, ತ್ಯಾಗರಾಜ ಮತ್ತು ಪುರಂದರ ದಾಸರ ಆರಾಧನಾ ಮಹೋತ್ಸವ, ಗೋಷ್ಠಿ ಗಾಯನ, ನಂತರ ಸಂಗೀತ ಕಛೇರಿ, ಗಾಯನ: ವಿದ್ವಾನ್ ರಾಘವೇಂದ್ರ ಎಂ. ಬಳ್ಳಾರಿ, ವಯೋಲಿನ್: ವಿದುಷಿ ಅದಿತಿ ಕೃಷ್ಣಪ್ರಕಾಶ್, ಮೃದಂಗ: ವಿದ್ವಾನ್ ಉದಯಕುಮಾರ್, ಘಟಂ: ವಿದ್ವಾನ್ ಎಸ್. ಮಂಜುನಾಥ್, ಸ್ಥಳ: ಆಳ್ವಾರ್ ಭವನ, ಬೆಳಗ್ಗೆ 9.30ರಿಂದ.
- **ಭೂಮಿಗಿರಿ ನಾರಾಯಣಪ್ಪ ಪ್ರತಿಷ್ಠಾನ :** ಪಡುವಾರಹಳ್ಳಿ ಜೋಡಿ ಮಾರಮ್ಮನ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ, ಸ್ಥಳ: ಮಾರಿಗುಡಿ ದೇವಸ್ಥಾನದ ಮುಂಭಾಗ, ವಿನಾಯಕನಗರ, ಬೆಳಗ್ಗೆ 10 ಗಂಟೆಯಿಂದ.
- **ಸುಯೋಗ್ ಆಸ್ಪತ್ರೆ :** ಉಚಿತ ಹೃದ್ರೋಗ ತಪಾಸಣಾ ಶಿಬಿರ, ಸಾನಿಧ್ಯ: ಬಿಜಿಎಸ್ ಗ್ಲೋಬಲ್ ಶಿಕ್ಷಣ ಸಂಸ್ಥೆ ಮತ್ತು ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಶ್ರೀ ಪ್ರಕಾಶನಾಥ ಸ್ವಾಮೀಜಿ, ಉದ್ಘಾಟನೆ: ಖ್ಯಾತ ಹೃದ್ರೋಗ ತಜ್ಞರು ಮತ್ತು ಜಯದೇವ ಆಸ್ಪತ್ರೆ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್, ಅಧ್ಯಕ್ಷತೆ: ವಿಧಾನಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ, ಸ್ಥಳ: ಆಸ್ಪತ್ರೆ ಆವರಣ, ರಾಮಕೃಷ್ಣನಗರ, ಬೆಳಗ್ಗೆ 10.30ಕ್ಕೆ.
- **ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಸಮಾಜಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘ:** ಹಿರಿಯ ವಿದ್ಯಾರ್ಥಿಗಳ ಸ್ನೇಹ ಕೂಟ, ಉದ್ಘಾಟನೆ: ಕುಲಪತಿ ಪ್ರೊ. ಮುಜಾಫರ್ ಅಸ್ಸಾದಿ, ಸ್ಥಳ: ಮಹಾರಾಜ ಕಾಲೇಜು ಶತಮಾನೋತ್ಸವ ಭವನ, ಬೆಳಗ್ಗೆ 10.30ಕ್ಕೆ.
- **ಸಮುದ್ಯತಾ ಶ್ರೋತೃ ಸಂಘ:** ಹನ್ನರಡನೆಯ ವಾರ್ಷಿಕೋತ್ಸವ, ಸದ್ಭಾವನಾ ಪ್ರಶಸ್ತಿ ಪ್ರದಾನ ಹಾಗೂ ಮೈ.ನಾ. ಲೋಕೇಶ್ ಅವರ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ, ಅಧ್ಯಕ್ಷತೆ: ಆಕಾಶವಾಣಿ ಹಿರಿಯ ಉದ್ಘೋಷಕರಾದ ಡಾ. ಮೈಸೂರು ಉಮೇಶ್, ಮುಖ್ಯ ಅತಿಥಿಗಳು: ಖ್ಯಾತ ಸುಗಮ ಸಂಗೀತ ಕಲಾವಿದರಾದ ವಿದುಷಿ ಡಾ.ಎಚ್.ಆರ್.ಲೀಲಾವತಿ, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕವನ ಸಂಕಲನ ಬಿಡುಗಡೆ: ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಸ್ಥಳ:ದಿ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣ, ಜೆಎಲ್‌ಬಿ ರಸ್ತೆ, ಬೆಳಗ್ಗೆ 11 ಗಂಟೆಗೆ.
- **ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ :** ಗುರುವೈಭವೋತ್ಸವ 2023, ಶ್ರೀ ರಾಘವೇಂದ್ರ ಸ್ವಾಮಿಗಳವರ 428ನೇ ಜನ್ಮ ದಿನೋತ್ಸವ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ (ಮಂತ್ರ, ಯಂತ್ರ ಸರ್ವ ಸಿದ್ಧಿ, ಗುರು ಪ್ರಸಾದ ಸಿದ್ಧಿ), ಲಕ್ಷ ಪುಷ್ಪಾರ್ಚನೆ, ಬೆಳಗ್ಗೆ 9 ಗಂಟೆಗೆ, ರಥೋತ್ಸವ ಬೆಳಗ್ಗೆ 11 ಗಂಟೆಗೆ, ಸ್ಥಳ: ಮಠದ ಆವರಣ, ಸುಬ್ಬರಾಯನ ಕೆರೆ.
- **ವ್ಯವಸ್ಥಾಪಕರು:** ಡಾ. ಪದ್ಮಾವತಿ ನರಸಿಂಹನ್‌ರವರ 'ಕಲಾ ಕೌಸ್ತುಭ' ಕೃತಿ ಲೋಕಾರ್ಪಣೆ, ಕೃತಿ ಬಿಡುಗಡೆ: ಸಂಗೀತ್ ಸಾಮ್ರಾಟ್ ಚಿತ್ರವೀಣಾ ಎನ್. ರವಿಕಿರಣ್, ಕೃತಿ ಪರಿಚಯ: ಟಿ. ಚೌಡಯ್ಯನವರ ಹಿರಿಯ ಶಿಷ್ಯೆ ಗಾನ ಕಲಾಭೂಷಣ ಶ್ರೀಮತಿ ಡಾ. ಅನಸೂಯ ಕುಲಕರ್ಣಿ ಅವರಿಂದ, ಅಧ್ಯಕ್ಷತೆ: ಹಿರಿಯ ಮೃದಂಗ ವಿದ್ವಾಂಸರಾದ ರಾಜ್ಯ ಸಂಗೀತ ವಿದ್ವಾನ್ ಎ.ವಿ. ಆನಂದ್, ಸ್ಥಳ: ನಿತ್ಯೋತ್ಸವ ಕನ್ವೆನ್ಷನ್ ಸೆಂಟರ್, ಕೃಷ್ಣಮೂರ್ತಿಪುರಂ, ಬೆಳಗ್ಗೆ 11 ಗಂಟೆಗೆ.
- **ನಾಗ ಮಾರ್ಷಲ್ ಆರ್ಟ್ಸ್ ಅಕಾಡೆಮಿ:** 17ನೇ ರಾಜ್ಯ ಮಟ್ಟದ ಕರಾಟೆ ಶ್ರೀ ನಾಲ್ವಡಿ ಕಪ್-2023, ಸಾನ್ನಿಧ್ಯ: ತಿ.ನರಸೀಪುರದ ನಳಂದ ಬುದ್ಧ ವಿಹಾರದ ಬಂತೆ ಬೋದಿರತ್ನ, ಉದ್ಘಾಟನೆ: ಅಂತರರಾಷ್ಟ್ರೀಯ ಕ್ರೀಡಾಪಟು ಎಂ. ಯೋಗೇಂದ್ರ, ಅಧ್ಯಕ್ಷತೆ: ಮೈಸೂರು ವಿವಿ ಕ್ರೀಡಾ ಇಲಾಖೆಯ ನಿರ್ದೇಶಕ ಕೃಷ್ಣಯ್ಯ, ಸ್ಥಳ: ಮೈಸೂರು ವಿವಿಯ ಸ್ಪೋರ್ಟ್ಸ್ ಪೆವಿಲಿಯನ್‌ನ ಯೋಗ ಹಾಲ್, ಬೆಳಗ್ಗೆ 11 ಗಂಟೆಗೆ.
- **ಎನ್.ಆರ್. ಮೊಹಲ್ಲಾ ಸಂಗೀತ ಸಭಾ ಚಾರಿಟಬಲ್ ಟ್ರಸ್ಟ್ :** ವಾರ್ಷಿಕ ಸಂಗೀತೋತ್ಸವ, ಶ್ರೀ ತ್ಯಾಗರಾಜರ ಮತ್ತು ಪುರಂದರದಾಸರ ಆರಾಧನಾ ಸಮಾರಂಭ, ಬೆಳಗ್ಗೆ 9ರಿಂದ ನಾದಸ್ವರ, ಶ್ರೀ ತ್ಯಾಗರಾಜರ, ಶ್ರೀ ಪುರಂದರದಾಸರ ಕೃತಿಗಳನ್ನು ಹಾಡಲು ಅವಕಾಶ, ಬೆಳಗ್ಗೆ 11 ರಿಂದ ವಿದ್ವಾಂಸರುಗಳಿಗೆ ಸನ್ಮಾನ, ಮಧ್ಯಾಹ್ನ 12ಕ್ಕೆ ಶ್ರೀ ತ್ಯಾಗರಾಜರ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ, ಮಧ್ಯಾಹ್ನ 1.15ಕ್ಕೆ ಮುಕ್ತಾಯ ಸಮಾರಂಭ, ಸ್ಥಳ: ಶ್ರೀ ಪ್ರಸನ್ನ ಮಹಾಗಣಪತಿ ದೇವಸ್ಥಾನ, ಎನ್.ಆರ್. ಮೊಹಲ್ಲಾ.
- **ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ:** ಸಂತ ಶ್ರೀ ಸೇವಾಲಾಲ್ ಜಯಂತಿ-2023, ದಿವ್ಯ ಸಾನ್ನಿಧ್ಯ: ಚಿತ್ರದುರ್ಗ ಬಂಜಾರ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿಗಳು, ಉದ್ಘಾಟನೆ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಅಧ್ಯಕ್ಷತೆ: ಶಾಸಕ ಎಲ್.ನಾಗೇಂದ್ರ ಮುಖ್ಯ ಅತಿಥಿಗಳು: ಮೇಯರ್ ಶಿವಕುಮಾರ್, ಸಂಸದ ಪ್ರತಾಪ್ ಸಿಂಹ, ವಿ. ಶ್ರೀನಿವಾಸಪ್ರಸಾದ್, ಶ್ರೀಮತಿ ಸುಮಲತಾ ಅಂಬರೀಷ್, ಸ್ಥಳ: ಕರ್ನಾಟಕ ಕಲಾಮಂದಿರ, ಬೆಳಗ್ಗೆ 11 ಗಂಟೆಗೆ.
- **ಪ್ರವರ ಥಿಯೇಟರ್ :** ಪೂರ್ಣಚಂದ್ರ ತೇಜಸ್ವಿಯವರ ಅಣ್ಣನ ನೆನಪು ಸಾಕ್ಷ್ಯ ನಾಟಕ, ಸ್ಥಳ: ಕಿರುರಂಗ ಮಂದಿರ, ಕಲಾಮಂದಿರ ಆವರಣ, ಸಂಜೆ 4 ಗಂಟೆಗೆ.
- **ಕನ್ನಡ ಸಾಹಿತ್ಯ ಕಲಾಕೂಟ, ಹೆಚ್.ವಿ. ರಾಜೀವ್ ಸ್ನೇಹ ಬಳಗ, ವೀರ ಸಾವರ್ಕರ್ ಯುವ ಬಳಗ, ಇನ್ನೋವೇಟಿವ್, ಮೈಸೂರು :** ಪ್ರಧಾನಿ ನರೇಂದ್ರ ಮೋದೀಜೀ ಅವರ ಕವಿ ಹೃದಯ-ಅನಾವರಣ (ಅನುವಾದ: ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್), ಅಧ್ಯಕ್ಷತೆ: ಕುವೆಂಪು ಭಾಷಾ ಭಾರತಿ ವಿಶ್ರಾಂತ ಅಧ್ಯಕ್ಷ ಡಾ. ಪ್ರಧಾನ ಗುರುದತ್, ಸ್ಥಳ: ದಿ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರ್ಸ್, ಜೆಎಲ್‌ಬಿ ರಸ್ತೆ, ಸಂಜೆ 4 ಗಂಟೆಗೆ.
- **ನಾದ ವಿದ್ಯಾಲಯ:** ಕುಮಾರಿ ಬಿ.ಎಂ. ಯಶಸ್ವಿನಿ ಭರತನಾಟ್ಯ ರಂಗ ಪ್ರವೇಶ, ಸ್ಥಳ: ರಮಾ ಗೋವಿಂದ ರಂಗಮಂದಿರ, ರಾಮಕೃಷ್ಣನಗರ, ಸಂಜೆ 5.30ಕ್ಕೆ.
- **ಶ್ರೀ ಶಾರದಾ ಪ್ರತಿಷ್ಠಾನ ಟ್ರಸ್ಟ್ :** ಶ್ರೀ ತ್ಯಾಗರಾಜ ಮತ್ತು ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ, ಹಿರಿಯ ಮತ್ತು ಕಿರಿಯ ಕಲಾವಿದರಿಂದ ಪಿಲ್ಲಾರಿ ಗೀತೆ, ಪಂಚರತ್ನ ಕೃತಿಗಳ ಗೋಷ್ಠಿ, ಸ್ಥಳ: ಶ್ರೀ ರಾಮ ಮಂದಿರ, ಜಯನಗರ, ಸಂಜೆ 6ಕ್ಕೆ
- **ಭಾರತೀಯ ಬೌದ್ಧ ಮಹಾಸಭಾ :** ರಾಜ್ಯ ಮಟ್ಟದ ಬೌದ್ಧ ಮಹಾ ಸಮ್ಮೇಳನ, ಬೆಳಗ್ಗೆ 9 ಗಂಟೆಗೆ ಪುರಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅಂಬೇಡ್ಕರ್‌ರವರ ಮೊಮ್ಮಗ ಡಾ. ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಅವರಿಂದ ಮಾಲಾರ್ಪಣೆ, ಬೆಳಗ್ಗೆ 9.30ಕ್ಕೆ ಟೌನ್‌ಹಾಲ್‌ನಿಂದ ಲಲಿತಮಹಲ್ ಅರಮನೆ ಮೈದಾನದವರೆಗೆ ಬಿಕ್ಷು ಸಂಘದ ನೇತೃತ್ವದಲ್ಲಿ ಧಮ್ಮ ನಡಿಗೆ, ಬೆಳಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮ, ಮಧ್ಯಾಹ್ನ 3.30ಕ್ಕೆ ಬೌದ್ಧ ಸಾಹಿತ್ಯಗೋಷ್ಠಿ, ಸಂಜೆ 6 ಗಂಟೆಗೆ ನಾಟಕ, ಸ್ಥಳ: ಲಲಿತಮಹಲ್ ಅರಮನೆ ಮೈದಾನ.
- **ಮಾಡರ್ನ್ ಖೋ-ಖೋ ಸಂಸ್ಥೆ (ಮೈಸೂರು ಜಿಲ್ಲೆ), ಮಾಡರ್ನ್ ಖೋ-ಖೋ ಸಂಸ್ಥೆ, ಭಾರತ, ಮಾಡರ್ನ್ ಖೋ-ಖೋ ಸಂಸ್ಥೆ, ಕರ್ನಾಟಕ:** ಹೊನಲು-ಬೆಳಕಿನ ಮಾಡರ್ನ್ ಖೋ-ಖೋ ರಾಷ್ಟ್ರೀಯ ಚಾಂಪಿಯನ್‌ಷಿಪ್, ಬಹುಮಾನ ವಿತರಣಾ ಸಮಾರಂಭ, ಉದ್ಘಾಟನೆ: ಮೇಯರ್ ಪಿ. ಶಿವಕುಮಾರ್, ಅಧ್ಯಕ್ಷತೆ: ಎಸ್.ಎ. ರಾಮದಾಸ್, ಮುಖ್ಯ ಅತಿಥಿಗಳು: ಕ್ರೀಡಾ ಸಚಿವ ನಾರಾಯಣಗೌಡ, ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಮಾಜಿ ಮೇಯರ್ ಶ್ರೀಮತಿ ಸುನಂದಾ ಪಾಲನೇತ್ರ, ಸ್ಥಳ: ವಿವೇಕಾನಂದ ಕ್ರೀಡಾಂಗಣ, ಕುವೆಂಪುನಗರ, ಸಂಜೆ 6.30ಕ್ಕೆ.
- **ತಿಲ್ಲಾನ (ಸಂಗೀತ, ನೃತ್ಯ, ನಾಟಕ, ಸಾಹಿತ್ಯ ಸಂಕಿರಣ):** ಫೆಬ್ರವರಿ ತಿಂಗಳ ಕಾರ್ಯಕ್ರಮ, ರಾಸವೃಂದ ನರ್ತನ ನಮನ ಭರತನಾಟ್ಯ ಕಾರ್ಯಕ್ರಮ: ಸ್ಥಳ: ಗಾನಭಾರತಿ, ವೀಣೆ ಶೇಷಣ್ಣ ಭವನ, ಆದಿಚುಂಚನಗಿರಿ ರಸ್ತೆ, ಸಂಜೆ 6.30ಕ್ಕೆ.
- **ಮೈಸೂರು ಮ್ಯೂಸಿಕ್ ಅಸೋಸಿಯೇಷನ್:** ಸಿಸ್ಟರ್ ಜಾನ್ ಡಿ. ಬ್ರಿಟ್ಟೋ ಸ್ಮರಣಾರ್ಥ ಫ್ಯೂಷನ್ ಸಂಗೀತ ಉತ್ಸವ, ಡಾ. ಮೈಸೂರು ಮಂಜುನಾಥ್, ರಫೀಕ್ ಖಾನ್, ಬಿ.ಸಿ. ಮಂಜುನಾಥ್, ವಿವೇಕ್ ಸಂತೋಷ್, ಪ್ರಮತ್ ಕಿರಣ ಮತ್ತು ಭೃತ್ಯ ಕಾಲೇಜ್ ಅವರಿಂದ ಜಂಕ್ಷನ್ ಇನ್ ಕನ್ಸರ್ಟ್ಸ್, ಸ್ಥಳ: ಜಗನ್ಮೋಹನ ಅರಮನೆ, ಸಂಜೆ 6.30ಕ್ಕೆ.
- **ಧಾರ್ಮಿಕ ದತ್ತಿ ಇಲಾಖೆ :** ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯವರ ಬ್ರಹ್ಮೋತ್ಸವ, ಅಂಕುರಾರ್ಪಣೆ, ಸ್ಥಳ: ದೇವಸ್ಥಾನದ ಆವರಣ, ಹಳೇ ಸಂತೇಪೇಟೆ, ರಾತ್ರಿ.

ಚಂದ್ರವಾಡಿಯಲ್ಲಿಂದು, ನಂಜನಗೂಡು ತಾಲೂಕು

- **ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ :** ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ, ಛೇರ್ಮನ್, ಬೆಳಗ್ಗೆ 6.30ಕ್ಕೆ ಧ್ವಜಾರೋಹಣ, ಗ್ರಾಮದ ಹಿರಿಯ ಛೇರ್ಮನ್ ಪುಟ್ಟಸ್ವಾಮಪ್ಪ ಅವರಿಂದ, ಬೆಳಗ್ಗೆ 10 ಗಂಟೆಗೆ ಕಾನೂನು ಅರಿವು, ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ

ಸರಗೂರಿನಲ್ಲಿಂದು

- **ಜೆಎಸ್‌ಎಸ್ ಆಸ್ಪತ್ರೆ, ಮೈಸೂರು :** ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ಥಳ: ಸರಗೂರಿನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಆವರಣ, ಬೆಳಗ್ಗೆ 10 ಗಂಟೆಯಿಂದ.

ಕಾಂಗ್ರೆಸ್ ಪಕ್ಷದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಮಹಿಳೆಯರಿಗೆ ಶೇ.50ರಷ್ಟು ಹುದ್ದೆಗಳು ಮೀಸಲು

ನವದೆಹಲಿ, ಫೆ.25– ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು, ಮಹಿಳೆಯರು, ಯುವಕರು ಮತ್ತು ಅಲ್ಪಸಂಖ್ಯಾತರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಿದೆ. ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು, ಯುವಜನತೆ, ಮಹಿಳೆಯರಿಗೆ ಮೀಸಲಾತಿ, ಮೀಸಲಾತಿ ರಹಿತ ವರ್ಗಗಳಲ್ಲಿ ಎಲ್ಲಾ ಹಂತಗಳಲ್ಲೂ ಶೇ.50ರಷ್ಟು ಮೀಸಲಾತಿಯನ್ನು ಒದಗಿಸಿದೆ. ರಾಯಪುರದಲ್ಲಿ ಶನಿವಾರ ನಡೆದ ತನ್ನ ಸರ್ವಸದಸ್ಯರ ಅಧಿವೇಶನದಲ್ಲಿ ಪಕ್ಷವು ಇನ್ನು ಮುಂದೆ ಕೇವಲ ಡಿಜಿಟಲ್ ಸದಸ್ಯತ್ವವನ್ನು ಹೊಂದಿರುತ್ತದೆ ಎಂದು ಹೇಳಿದೆ.

ಸ್ವಾಮಿ ವಿವೇಕಾನಂದರ ಪೂರ್ಣಾವತಾರ ಪ್ರದರ್ಶನಕ್ಕೆ ಸ್ಫೂರ್ತಿಯಾಯ್ತು ಮೈಸೂರು ನೆಲ-ಜಲ

● ಚಿಂತಕ ರೋಹಿತ್ ಚಕ್ರತೀರ್ಥ ವಿವರಣೆ ● ಮೈಸೂರು ಮಹಾರಾಜರು, ಕನ್ನಡಿಗ ಅಳಸಿಂಗ ಪೆರುಮಾಳರ ಒತ್ತಾಸೆಯೂ ವಿವೇಕಾನಂದರ ಬಾಂಧವ್ಯ ಬೆಸೆಯಿತು



ಮೈಸೂರು, ಫೆ.25(ಎಸ್‌ಬಿಡಿ)– ಸ್ವಾಮಿ ವಿವೇಕಾನಂದರ ಪೂರ್ಣಾವತಾರ ಅನಾವರಣಕ್ಕೆ ಮೈಸೂರಿನ ಬಾಂಧವ್ಯ ಸ್ಫೂರ್ತಿಯಾಯಿತು ಎಂದು ಚಿಂತಕ ರೋಹಿತ್ ಚಕ್ರತೀರ್ಥ ಅಭಿಪ್ರಾಯಿಸಿದರು.

ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ 118ನೇ ಜನ್ಮ ದಿನೋತ್ಸವ ಹಾಗೂ ಆಶ್ರಮದ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರ 'ಮೈಸೂರಿಗೆ ವಿವೇಕ ಬಾಂಧವ್ಯ' ಕುರಿತು ಪ್ರವಚನ ನೀಡಿದ ಅವರು, ಅಮೆರಿಕಾದ ಚಿಕಾಗೋ ಸರ್ವಧರ್ಮ ಸಮ್ಮೇಳನಕ್ಕೆ ವಿವೇಕಾನಂದರ ತೆರಳಬೇಕೆಂಬ ಸಂಕಲ್ಪ ಆಗಿದ್ದು ಮೈಸೂರಿನ ನೆಲದಲ್ಲೇ. ಇಲ್ಲಿನ ಬಾಂಧವ್ಯ ವಿವೇಕಾನಂದರ ಜೀವನದ ಲ್ಲಾದ ಬಹುದೊಡ್ಡ ಕಾರ್ಯಗಳಿಗೆ ಸ್ಫೂರ್ತಿಯಾಯಿತು. ವಿವೇಕಾನಂದರ ವ್ಯಕ್ತಿತ್ವ ಅನಾವರಣ, ಅವರ ಪೂರ್ಣಾವತಾರ ವಿಕಸನಕ್ಕೆ ಮೈಸೂರಿನ ನೆಲ, ಜಲ, ಮಹಾರಾಜರ ಆತಿಥ್ಯ, ಅಪ್ಪಟ ಕನ್ನಡಿಗ ಅಳಸಿಂಗ ಪೆರುಮಾಳ್ ಅವರ ಒತ್ತಾಸೆ ಎಲ್ಲವೂ ಕಾರಣವಾಯಿತು. ಚಿಕಾಗೋದಲ್ಲಿ ಭಾರತೀಯ ಸಂಸ್ಕೃತಿಯ ಧ್ವಜ ಹಾರಿಸಲು ಕಾರಣವಾದ ಮೈಸೂರಿಗೆ ಹಾಗೂ ಈ ನೆಲದಲ್ಲಿ ಓಡಾಡಿ ಪುಣ್ಯಭೂಮಿ ಮಾಡಿದ ವಿವೇಕಾನಂದರಿಗೂ ಧನ್ಯವಾದ ಎಂದರು.

ನಿಷ್ಠೂರವಾದಿಯಾಗಿದ್ದರು: ಮೈಸೂರಿಗೆ ಆಗಮಿಸಿದ ವಿವೇಕಾನಂದರು 10ನೇ ಚಾಮರಾಜೇಂದ್ರ ಒಡೆಯರ್ ಅವರನ್ನು ಭೇಟಿಯಾಗುತ್ತಾರೆ. ಇವರಿಬ್ಬರೂ 30 ವರ್ಷ ಪ್ರಾಯದವರಾಗಿದ್ದರು. 1863ರ ಜ.12 ವಿವೇಕಾನಂದರ ಜನ್ಮ ದಿನವಾದರೆ ಫೆ.22 ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ. ಅಂದರೆ ಒಡೆಯರ್‌ಗಿಂತ ವಿವೇಕಾನಂದರು 40 ದಿನ ಹಿರಿಯರು. ಇಬ್ಬರ ದಾರಿ ಬೇರೆಯಾದರೂ ಚಿಂತನೆ, ಗುರಿ ಒಂದೇ ಆಗಿತ್ತು. ಒಡೆಯರ್ ತಮ್ಮ ಆಸ್ಥಾನದ ವಿದ್ವಾಂಸರ ಬಗ್ಗೆ ಅಭಿಪ್ರಾಯ ಕೇಳಿದಾಗ ಆಸ್ಥಾನಿಕರು ಎಂದಿಗೂ ಆಸ್ಥಾನಿಕರೇ. ಅವರು ನಿಮಗೆ ಅಹಿತವಾದದ್ದನ್ನು ಎಂದೂ ಹೇಳುವುದಿಲ್ಲ, ಜಾಗೃತವಾಗಿರಿ ಎಂದು ಎಚ್ಚರಿಸಿದ್ದರಂತೆ. ಅಲ್ಲದೆ ನಿಮ್ಮ ಗುಣಗಳ ಜೊತೆಗೆ ದೋಷಗಳನ್ನೂ ಹೇಳುತ್ತೇನೆ ಎಂದು ಮಹಾರಾಜರಿಗೂ ತಿಳಿಸಿದ್ದರಂತೆ. ಆದರೆ ಮಹಾರಾಜರ ಅನುಪಸ್ಥಿತಿಯಲ್ಲಿ ಒಳ್ಳೆಯ ಗುಣಗಳನ್ನೇ ಹೇಳುತ್ತಿದ್ದರು. ಇದು ವಿವೇಕಾನಂದರಿಂದ ನಾವು ಕಲಿಯಬೇಕಾದ ಪಾಠ. ಎದುರುಗಡೆ ಖುಷಿಯಾಗುವಂತೆ ಮಾತನಾಡಿ ಬೆನ್ನಹಿಂದೆ ಕೆಟ್ಟದಾಗಿ ಮಾತನಾಡಬಾರದೆಂಬ ಸಂದೇಶ ಎಂದರು.

ಪರಿವ್ರಾಜಕ ಸನ್ಯಾಸಿ: ಮೈಸೂರಿನಲ್ಲಿ ಸುಮಾರು 3ವಾರಗಳ ಕಾಲ ತಂಗಿದ್ದ ವಿವೇಕಾನಂದರಿಗೆ ಏನಾದರೂ ಉಡುಗೊರೆ ಕೊಡಬೇಕೆಂದು ಚಿಂತಿಸಿದ ಮಹಾರಾಜರು ತಮ್ಮ ಸಹಾಯಕರೊಂದಿಗೆ ಬಜಾರ್‌ಗೆ ಕಳುಹಿಸುತ್ತಾರೆ. ವಿವೇಕಾನಂದರು ಏನನ್ನು ಮುಟ್ಟಿದ್ದರೂ ಕೊಡಿಸಬೇಕೆಂದು ಆಜ್ಞೆ ಮಾಡುತ್ತಾರೆ. ಮಹಾರಾಜರ ಒತ್ತಾಯಕ್ಕೆ ಮಣಿದು ಬಜಾರ್‌ಗೆ ಹೋದ ವಿವೇಕಾನಂದರು ಎಲ್ಲವನ್ನೂ ನೋಡಿ ಒಂದು ಸಿಗಾರ್ ತೆಗೆದುಕೊಂಡರಂತೆ. ಮೈಸೂರಿನಿಂದ ಹೊರಡುವಾಗಲೂ ಯಾವುದೇ ಉಡುಗೊರೆ ಸ್ವೀಕರಿಸದೆ ತ್ರಿಶೂರ್‌ಗೆ ತೆರಳಲು ಸೆಕೆಂಡ್ ಕ್ಲಾಸ್ ಟ್ರೈನ್ ಟಿಕೆಟ್ ಕೊಡಿಸಿ ಸಾಕು ಎಂದು ಕೇಳಿದ್ದರಂತೆ. ಮಹಾರಾಜರು ಎಷ್ಟೇ ಒತ್ತಾಯಿಸಿದರೂ ಹೆಚ್ಚು ದಿನ ತಂಗದೆ ನಾನು ಪರಿವ್ರಾಜಕ. ಸನ್ಯಾಸಿಯಾದವನು ಒಂದೇ ಕಡೆ ಉಳಿಯಲು ಸಾಧ್ಯವಿಲ್ಲ ಎಂದು ತಮ್ಮ ಸಂಚಾರ ಮುಂದುವರೆಸಿದ್ದರು ಎಂದು ತಿಳಿಸಿದರು.

ಸ್ವಾಮಿ ವಿವೇಕಾನಂದರು ಭಾರತದ ಅನೇಕ ಕಡೆ ಸಂಚಾರ ಮಾಡಿ, ಸಾವಿರಾರು ಉಪನ್ಯಾಸ ನೀಡಿದ್ದರೂ ಕೂಡ ಅವರನ್ನು ಜಗತ್ತು ಗುರುತಿಸಿದ್ದು ಚಿಕಾಗೋ ಸರ್ವಧರ್ಮ ಸಮ್ಮೇಳನದ ನಂತರ. ಕರ್ನಾಟಕ ಪ್ರವಾಸದ ವೇಳೆ ಮೆಜೆಸ್ಟಿಕ್‌ನ ಕಾಳಪ್ಪ ಛತ್ರದಲ್ಲಿ ಉಳಿದುಕೊಂಡಿದ್ದ ವಿವೇಕಾನಂದರು ಪಕ್ಕದ ಸೂಗಪ್ಪ ಅವರ ಮನೆಯ ಮುಂಭಾಗ ಕಲ್ಲಿನ ಚಪ್ಪಡಿ ಮೇಲೆ ಕುಳಿತು ಜನಜೀವನ ವೀಕ್ಷಿಸುವುದರ ಜೊತೆಗೆ ಧ್ಯಾನ ಮಾಡುತ್ತಿದ್ದರಂತೆ. ಆರೇಳು ತಿಂಗಳ ಬಳಿಕ ಅಮೇರಿಕಾ ನೆಲದಲ್ಲಿ ಭಾಷಣ ಮಾಡಿ ಜಗತ್ತಿನ ಗಮನ ಸೆಳೆದ ಭಾರತ ಸನ್ಯಾಸಿ, ನಮ್ಮ ಮನೆ ಎದುರು ಕುಳಿತುಕೊಳ್ಳುತ್ತಿದ್ದವರೇ ಎಂಬುದನ್ನು ತಿಳಿದು ಸೂಗಪ್ಪ ಆಶ್ಚರ್ಯಗೊಂಡಿದ್ದರಂತೆ ಎಂದರು.

ಡೋಂಗಿ ಸನ್ಯಾಸಿಗಳ ಬಗ್ಗೆ ಬೇಸರಗೊಂಡಿದ್ದ ಬೆಳಗಾವಿಯಲ್ಲಿ ಬಾಟೆ ಎನ್ನುವವರ ಮನೆಯಲ್ಲಿ ವಿವೇಕಾನಂದರು ತಂಗಿದ್ದರು. ಆಗ ವಿವೇಕಾನಂದರ ಮೇಲೆ ಬಾಟೆ ಹಲವು ಪರೀಕ್ಷೆಗಳ ಪ್ರಯೋಗ ನಡೆಸಿದ್ದರು. ಅದರಂತೆ ಬಾಟೆ ನೀಡಿದ ತಂಬಾಕು, ಎಲೆ-ಅಡಿಕೆ, ಹುಕ್ಕಾವನ್ನೂ ಸೇವಿಸುತ್ತಾರೆ. ಅದರಿಂದ ಇವರೂ ಕೂಡ ಕಪಟ ಸನ್ಯಾಸಿ ಎಂದು ತಿಳಿದಿದ್ದ ಬಾಟೆಗೆ ನಂತರದಲ್ಲಿ ಅರಿವಾಗುತ್ತದೆ. ಸ್ವಾಮಿ ವಿವೇಕಾನಂದರ ವಿಚಾರಗಳು, ದೈನಂದಿನ ಚಟುವಟಿಕೆ, ಜನರೊಂದಿಗಿನ ಸಂವಾದ, ಅವರ ಚಿಂತನೆಯನ್ನು ತಿಳಿದು ವಿವೇಕಾನಂದರು ನಿಜವಾದ ಆಧ್ಯಾತ್ಮ ಸಾಧಕ ಎಂದು ಮನವರಿಕೆಯಾಗುತ್ತದೆ. ಇದನ್ನು ಬಾಟೆ ಅವರ ಪುತ್ರ ಪುಸ್ತಕದಲ್ಲಿ ಬರೆದಿದ್ದಾರೆ. ತಳಸ್ಪರ್ಶಿಯಾಗಿದ್ದ ವಿವೇಕಾನಂದರು ಲೋಕದ ಯಾವ ಸಂಗತಿಗಳಿಂದ ದೂರವಿದ್ದವರಲ್ಲ. ಹಾಗೆಂದ ಮಾತ್ರಕ್ಕೆ ಲೋಕದ ಅಷ್ಟೂ ಆಸಕ್ತಿಗಳನ್ನು ಮೈಗೂಡಿಸಿಕೊಂಡು ಅವುಗಳಲ್ಲಿ ಕಳೆದು ಹೋದವರೂ ಅಲ್ಲ. ಮೈಸೂರು ಸಂಸ್ಥಾನದ ಪ್ರಜಾಪ್ರತಿನಿಧಿ ಸಭೆಯಲ್ಲಿ ಅಬ್ದುಲ್ ರೆಹಮಾನ್ ಸಾಹೇಬ್ ಜೊತೆ ಇಸ್ಲಾಂ ಧರ್ಮದ ಬಗ್ಗೆ, ಗೋವಾದಲ್ಲಿ ಕ್ರಿಶ್ಚಿಯನ್ ಪಾದ್ರಿ ಜೊತೆ ಕ್ರಿಶ್ಚಿಯನ್ ಧರ್ಮದ ಬಗ್ಗೆ ಮುಕ್ತ ಸಂವಾದ ನಡೆಸಿದ್ದ ವಿವೇಕಾನಂದರಿಗೆ ಹಿಂದೂ ಧರ್ಮವಷ್ಟೇ ಅಲ್ಲ ಎಲ್ಲಾ ಧರ್ಮದ ಜ್ಞಾನ ಹೊಂದಿದ್ದರು ಎಂದು ರೋಹಿತ್ ಚಕ್ರತೀರ್ಥ ತಿಳಿಸಿದರು.

ವಿವೇಕಾನಂದರ ಮೈಸೂರು ನಂಟಿಗೆ ಕಾಯಿಲೆ ಕಾರಣವಾಯ್ತು!

ವಿವೇಕಾನಂದರು ಬೆಂಗಳೂರಿನಲ್ಲಿದ್ದಾಗ ಮೈಸೂರು ಭೇಟಿಗೆ ಕೊಂಡಿಯಾಗುವ ಒಂದು ಘಟನೆ ನಡೆಯಿತು. ಸ್ವಾಮಿ ವಿವೇಕಾನಂದರಿಗೆ ಚಿಕನ್ ಫಾಕ್ಸ್(ದಡಾರ) ಆದಾಗ ಆಗಿನ ವೈದ್ಯಕೀಯ ನಿಯಮಾವಳಿಯಂತೆ ಸರ್ಕಾರಿ ವೈದ್ಯಾಧಿಕಾರಿ ಬಳಿ ಚಿಕಿತ್ಸೆ ಪಡೆಯಲು ಹೋಗುತ್ತಾರೆ. ಆ ಭಾಗದ ಡಾ.ಪಲ್ಪು ಅವರು ವಿವೇಕಾನಂದರಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅವರಲ್ಲಿನ ವಿಶೇಷತೆಯನ್ನು ಅರಿಯುತ್ತಾರೆ. ಪರಸ್ಪರ ಬಾಂಧವ್ಯ ಬೆಳೆದು ಡಾ.ಪಲ್ಪು ಅವರು, ಕೇರಳದ ತಳಸಮುದಾಯದವರಾದರೂ ಎಲ್ಲಾ ಕಷ್ಟಗಳ ಮೀರಿ ವೈದ್ಯನಾದರೂ ಸೇವೆ ಸಲ್ಲಿಸಲು ಅಲ್ಲಿ ಅವಕಾಶ ಸಿಗದಿರುವ ಬಗ್ಗೆ ವಿವೇಕಾನಂದರಿಗೆ ತಿಳಿಸುತ್ತಾರೆ. ಆ ವೇಳೆ ಹಿಂದೂ ಸಮಾಜ ಹಿಂದುಳಿಯಲು ಜಾತಿ ವ್ಯವಸ್ಥೆ ಕಾರಣ ಎಂದು ವಿವೇಕಾನಂದರು ಅನಿಸಿಕೆ ಹಂಚಿಕೊಳ್ಳುತ್ತಾರೆ. ಡಾ.ಪಲ್ಪು ಅವರು ಮೈಸೂರು ಸಂಸ್ಥಾನದ ದಿವಾನ್ ಶೇಷಾದ್ರಿ ಅಯ್ಯರ್ ಅವರಿಗೆ ಬರೆದ ಪತ್ರದಲ್ಲಿ ವಿವೇಕಾನಂದರ ಪ್ರಸ್ತಾಪಿಸಿರುತ್ತಾರೆ. ಹಾಗಾಗಿ ಶೇಷಾದ್ರಿ ಅಯ್ಯರ್ ವಿವೇಕಾನಂದರ ಭೇಟಿ ಮಾಡಿ ಸಂವಾದ ನಡೆಸಿದ್ದಲ್ಲದೆ ಅವರನ್ನು ಮೈಸೂರು ಸಂಸ್ಥಾನಕ್ಕೆ ಆಮಂತ್ರಣ ನೀಡುತ್ತಾರೆ. ಹಾಗಾಗಿ ಒಂದು ಕಾಯಿಲೆ ಈ ಎಲ್ಲಾ ಘಟನಾವಳಿ ಆಗುವಂತೆ ಮಾಡಿ ವಿವೇಕಾನಂದರನ್ನು ಮೈಸೂರಿಗೆ ಕರೆತಂದಿತು ಎಂದು ರೋಹಿತ್ ಚಕ್ರತೀರ್ಥ ಹೇಳಿದರು.



ಮೈಸೂರು ಮ್ಯೂಸಿಕ್ ಅಸೋಸಿಯೇಷನ್ ವತಿಯಿಂದ ಸಿಸ್ಟರ್ ಜಾನ್ ಡಿ. ಬ್ರಿಟ್ಟೋ ಸ್ಮರಣಾರ್ಥ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿರುವ ಫ್ಯೂಷನ್ ಸಂಗೀತ ಉತ್ಸವದ ಎರಡನೇ ದಿನವಾದ ಶನಿವಾರ ಮ್ಯಾಂಡೋಲಿನ್ ಯು. ರಾಜೇಶ್, ನರೇಶ್ ಅಯ್ಯರ್, ಆಲಾಪ್ ರಾಜು, ಸ್ವಾಮಿನಾಥನ್ ಮತ್ತು ಸ್ಟೀವನ್ ಸ್ಯಾಮುಯೆಲ್ ಅವರು 'ಧ್ರುವ-ದಿ ಬ್ಯಾಂಡ್' ಪ್ರಸ್ತುತಪಡಿಸಿದರು.

ನಕ್ಕರೆ ಅದೇ ಸ್ವರ್ಗ

ಡಾಕ್ಟರ್ : ಒಳ್ಳೆಯ ಆರೋಗ್ಯಕ್ಕೆ ನೀವು ದಿನ ವ್ಯಾಯಾಮ ಮಾಡಬೇಕು...!
ರೋಗಿ : ನಾನು ದಿನಾಲೂ ಕ್ರಿಕೆಟ್, ಫುಟ್ಬಾಲ್ ಮತ್ತು ಟೆನ್ನಿಸ್ ಆಡ್ತೇನೆ!!
ಡಾಕ್ಟರ್ : ವೆರಿ ಗುಡ್, ಸುಮಾರು ಎಷ್ಟು ಹೊತ್ತು ಆಡುತ್ತೀರಿ?
ರೋಗಿ : ನಾನು ನನ್ನ ಮೊಬೈಲ್ ಬ್ಯಾಟರಿ ಖಾಲಿ ಆಗುವವರೆಗೂ ಆಡುತ್ತಲೇ ಇರ್ತೀನೆ!

ಮೈಸೂರು ಮಿತ್ರ
ಭಾನುವಾರ, 26 ಫೆಬ್ರವರಿ 2023
ಸತ್ಯೇನೋತ್ತಭಿತಾ ಭೂಮಿಃ! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)
ಸಂಪಾದಕ: ಎಂ.ಗೋವಿಂದೇಗೌಡ M.A.

ಅಮೃತವಾಹಿನಿ.........

ಕ್ಷಮಿಸಲಾಗದ ತಪ್ಪಿಗೂ ಕ್ಷಮೆ ಸಿಕ್ಕಿದೆಯೆಂದರೆ ನಿಮಗೆ ಅಷ್ಟು ಗೌರವವಿದೆ ಎಂದು ಅರ್ಥ ಅಲ್ಲ, ಕ್ಷಮಿಸಿದವರಿಗೆ ಅಷ್ಟು ತಾಳ್ಮೆ ಇದೆ ಎಂದು ಅರ್ಥ.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.

ನಿಮ್ಮ ಪತ್ರಗಳು

ಮಹಿಳೆಯರಿಗೆ ಉಚಿತ ಬಸ್ ಪಾಸ್ ಸ್ವಾಗತಾರ್ಹ

ಮಾನ್ಯರೆ,

ಮನೆಯಲ್ಲಿ ಮಹಿಳೆ ಕಲಿತರೆ ಮನೆಯೊಂದು ಕಲಿತಂತೆ ಎಂಬ ಗಾದೆ ಮಾತಿನಂತೆ ಮಹಿಳೆಯರ ಅಭಿವೃದ್ಧಿಗೆ ಗಮನಹರಿಸುವುದು ಅನಿವಾರ್ಯ. ರಾಜ್ಯ ಸರ್ಕಾರ ಈ ವರ್ಷದ ಬಜೆಟ್‌ನಲ್ಲಿ ದುಡಿಯುವ ಮಹಿಳೆಯರು ಮತ್ತು ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ.

ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಬಸ್‌ಗಳಲ್ಲಿ ಓಡಾಡುವ ವೆಚ್ಚ ಅಧಿಕವಾಗಿದ್ದು, ದುಡಿಮೆಯ ಶೇ. 30ರಷ್ಟು ಬಸ್‌ಗಳಿಗೆ ಮೀಸಲಿಡಬೇಕಾಗಿರುತ್ತದೆ. ದಿನಗೂಲಿ, ಅಸಂಘಟಿತ ಮಹಿಳಾ ಕಾರ್ಮಿಕರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಇದು ಹೊರೆಯಾಗಿ ಪರಿಣಮಿಸುತ್ತದೆ.

ಮಧ್ಯಮ ವರ್ಗದ ಮತ್ತು ಬಡ ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ಶಾಲೆಗೆ ಕಳುಹಿಸುವುದೇ ದುಸ್ತರವಾಗಿರುವ ಇಂದಿನ ಸಮಯದಲ್ಲಿ ದೂರದ ಶಾಲೆಗಳಿಗೆ ಹಣಕೊಟ್ಟು ಹೆಣ್ಣು ಮಕ್ಕಳನ್ನು ಶಾಲೆ ಕಳುಹಿಸುವುದು ಅಸಾಧ್ಯವಾಗಿದ್ದು , ಈ ಕಾರಣದಿಂದಾಗಿ ಹಲವಾರು ಹೆಣ್ಣು ಮಕ್ಕಳು ಶಾಲೆಯಿಂದ ವಂಚಿತರಾಗಬೇಕಾದ ಪರಿಸ್ಥಿತಿಯಿದೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ಘೋಷಣೆ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಹೊಸ ಆಶಾಕಿರಣವಾಗಿದೆ.

ಇದೆ ವರ್ಷದ ಏಪ್ರಿಲ್ 1ರಿಂದಲೇ ರಾಜ್ಯದಲ್ಲಿ ದುಡಿಯುವ ಹೆಣ್ಣು ಮಕ್ಕಳಿಗೆ ಮತ್ತು ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡುವ ಕ್ರಮವನ್ನು ಜಾರಿಗೊಳಿಸಲು ಮುಖ್ಯಮಂತ್ರಿಗಳು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮಹಿಳೆಯರಿಗೆ ಗೌರವ ಮತ್ತು ಆರ್ಥಿಕ ಸ್ವಾವಲಂಬನೆ ತಂದುಕೊಡಲು ಈ ಯೋಜನೆಯನ್ನು ರೂಪಿಸಲಾಗಿದ್ದು ಮತ್ತು ಮುಂದಿನ ವರ್ಷ ಶಾಲೆ ಆರಂಭವಾಗುವುದರಲ್ಲಿ ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಮಿನಿ ಬಸ್ ಕಾರ್ಯಾರಂಭಿಸಲು ಕ್ರಮ ಕೈಗೊಳ್ಳುವುದಾಗಿ, ಅಗತ್ಯ ಅನುದಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹವಾಗಿದೆ.

ಕರ್ನಾಟಕ ಸರ್ಕಾರದ ಈ ಯೋಜನೆಯಿಂದ ಲಕ್ಷಾಂತರ ದುಡಿಯುವ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ, ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ರಾಜ್ಯದ ಮಹಿಳೆಯರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳು.

– ರಾಸುಮ ಭಟ್, ಚಿಕ್ಕಮಗಳೂರು.

ಮಾನವನಾಗು, ವಿಶ್ವ ಮಾನವನಾಗು...

ಮಾನ್ಯರೆ,

ಇತ್ತೀಚೆಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಕಿರು ನಾಟಕ ಮಾಡುವಾಗ ಡಾ. ಬಿ.ಆರ್.ಅಂಬೇಡ್ಕರ್ ಎಂದು ಹೇಳದೆ ಬೀಯರ್ ಅಂಬೇಡ್ಕರ್ ಎಂದು ಹೇಳಿ ಅಪಮಾನ ಮಾಡಿದ್ದು, ಈ ನಾಟಕವನ್ನು ನೋಡುತ್ತಿದ್ದ ಕೆಲವು ಅವಿವೇಕಿಗಳು ನಗುತ್ತಾರೆ. ಇದು ದುರಂತ. ಭಾರತ ದೇಶಕ್ಕೆ ಹಲವಾರು ಮಹಾನ್ ವ್ಯಕ್ತಿಗಳು ಹೋರಾಟ ಮಾಡಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅದಾದ ನಂತರ ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಕಾನೂನಿನ ಚೌಕಟ್ಟಿನಲ್ಲಿ ಬದುಕುವ ಹಾಗೆ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ. ಭಾರತ ದೇಶದಲ್ಲಿ ಇದ್ದಂತಹ ಅಸಮಾನತೆ, ಜಾತಿ ಪದ್ಧತಿ, ಜೀತ ಪದ್ಧತಿ, ಲಿಂಗ ತಾರತಮ್ಯ, ಬಡವ–ಶ್ರೀಮಂತ, ಮೇಲು–ಕೀಳು ಇವುಗಳನ್ನು ನಿರ್ಮೂಲನೆ ಮಾಡಲು ಹೋರಾಟ ಮಾಡಿದವರು ಅಂಬೇಡ್ಕರ್. ಅವರಂತಹ ಮಹಾನ್ ವ್ಯಕ್ತಿಗೆ ಅವಮಾನ ಮಾಡುವುದು ಅಪರಾಧವಾಗಿದೆ. ವಿಶ್ವವಿದ್ಯಾನಿಲಯಗಳು ಜ್ಞಾನ ಮಂದಿರ ಇದ್ದಂತೆ. ಆದರೆ ಜಾತಿ ಮಂದಿರಗಳಾದರೆ ದೇಶಕ್ಕೆ ಮಾರಕ. ಅಂಬೇಡ್ಕರ್ ಕಂಡರೆ ಏಕೆ ಈ ತರಹ ವಿಚಿತ್ರ ವರ್ತನೆ. ಊರು–ಕೇರಿಗಳಲ್ಲಿ ಅವರ ಭಾವಚಿತ್ರಗಳಿಗೆ ಅಪಮಾನ ಮಾಡುವುದುಂಟು, ಅದನ್ನು ಮಾಡಬಾರದು. ಅಂಬೇಡ್ಕರ್‌ಗೆ ಅಪಮಾನ ಮಾಡುವುದು ಭಾರತ ದೇಶದ ಸಂಸ್ಕೃತಿಗೆ ಅಪಮಾನ ಮಾಡಿದಂತೆ. ಮನುಜ ಜಾತಿ ಎಂಬ ರೋಗದಿಂದ ಹೊರ ಬಂದು ಮಾನವನಾಗು, ವಿಶ್ವ ಮಾನವನಾಗು.

– ಮಣಿಕಂಠ ಹೆಚ್., ಜಟ್ಟಿಹುಂಡಿ, ಮೈಸೂರು.

ಪರೀಕ್ಷೆಗಳಿಗೆ ಅಡ್ಡಿಯಾಗದಂತೆ ಚುನಾವಣಾ ದಿನಾಂಕ ನಿಗದಿಯಾಗಲಿ

ಮಾನ್ಯರೇ,

ಈಗಾಗಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕಾಲ ಸಮೀಪಿಸುತ್ತಿದೆ. ಪದವಿ ತರಗತಿ, ಸಿ.ಇ.ಟಿ, ನೀಟ್, ಕಾಮೆಡ್ ಕೆ ಹಾಗೂ ಉನ್ನತ ವಿದ್ಯಾಭ್ಯಾಸದ ಹಲವಾರು ಪರೀಕ್ಷೆಗಳು ಏಪ್ರಿಲ್‌ನಿಂದ ಆರಂಭವಾಗಿ ಜೂನ್ ತಿಂಗಳವರೆಗೆ ನಡೆಯುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಚುನಾವಣೆ ನಡೆದರೆ ಅನೇಕ ಪರೀಕ್ಷೆಗಳು ಮುಂದೂಡಿ ವಿದ್ಯಾರ್ಥಿಗಳಿಗೆ ಬೇಸರವಾಗಿ ಓದಿನಲ್ಲಿ ನಿರಾಸಕ್ತಿ ಮೂಡುತ್ತದೆ. ಕೆಲವೊಮ್ಮೆ ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಚುನಾವಣೆಯ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ. ಇದು ಸಹ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಚುನಾವಣೆಯ ದಿನಾಂಕವನ್ನು ವಿದ್ಯಾರ್ಥಿಗಳ ಪರೀಕ್ಷೆಗಳಿಗೆ ಅಡ್ಡಿಯಾಗದಂತೆ ನಿಗದಿ ಮಾಡಲಿ. ಇದರಿಂದ ವಿದ್ಯಾರ್ಥಿಗಳಿಗೂ ಪರೀಕ್ಷೆ ಎಂದರೆ ಆಸಕ್ತಿದಾಯಕವಾಗಿರುತ್ತದೆ. ಚುನಾವಣಾಧಿಕಾರಿಗಳು ಇದರ ಕಡೆ ಗಮನಹರಿಸಿ ಚುನಾವಣಾ ದಿನಾಂಕವನ್ನು ನಿರ್ಧರಿಸಲಿ ಎಂದು ಮನವಿ ಮಾಡಿಕೊಳ್ಳುತ್ತೇನೆ.

– ಎಂ.ಎಸ್. ಉಷಾ ಪ್ರಕಾಶ್, ಲೇಖಕಿ ಹಾಗೂ ಕವಯಿತ್ರಿ, ಮೈಸೂರು.

ಐ–ಹನಿ

ಇದ್ದರೆ?: ಸಮಾಜದಲ್ಲಿ ಇಷ್ಟೊಂದು ವಿಷ, ವಿಷಮತೆ ಇರಬೇಕಿತ್ತೆ, ದೇವರೆ, ನೀನಿದ್ದರೆ? (ನಿದ್ರೆ!)

ಕೆಲಸ: ಈಗ ನಗರಗಳಲ್ಲಿ ಹೆಂಗಸರಿಗಿರಲಿ, ಗಂಡಸರಿಗೂ 'ಮನೆಗೆಲಸ'!

ವೈವಿಧ್ಯ: ಸಮಾಜದಲ್ಲಿ ಕೆಲವರು ಎತ್ತರದ ವ್ಯಕ್ತಿಗಳಾದರೆ, ಉಳಿದವರು ತರತರದ ವ್ಯಕ್ತಿಗಳು!

ಮದ್ದು: ಕೆಲವು ಕರುಳ ಬೇನೆಗಳಿಗೆ ಕಂಡು ಹಿಡಿದಿದ್ದಾರಂತೆ 'ಮಲ ಮಾತ್ರೆ'! ಆದರೆ ಅವು ಮೇಲಿನಿಂದ ಒಳಕ್ಕೆ ನುಂಗುವಂಥದಲ್ಲ. ಕೆಳಗಿನಿಂದ ಮೇಲಕ್ಕೆ ಅಳವಡಿಸುವಂಥವು. (ಅಂತೂ ಮಲ ಮೂತ್ರಗಳೂ ಮದ್ದಾಗುವ ಕಾಲ ಬಂತು!)

ಪರಿಣಾಮ: ಕ್ಯಾನ್ಸರ್: ಸಕಾಲದಲ್ಲಿ ಎಚ್ಚರ ವಹಿಸದಿದ್ದರೆ 'ಕ್ಯಾನ್ಸಲ್'!

– ಸಿಪಿಕೆ, ಮೈಸೂರು



ಪ್ರೊ. ಎ.ವಿ.ನರಸಿಂಹಮೂರ್ತಿ
ಮಾಜಿ ಮುಖ್ಯಸ್ಥರು, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗ,
ಮೈಸೂರು ವಿಶ್ವವಿದ್ಯಾನಿಲಯ.

ಇತಿಹಾಸದ ಪುಟಗಳು


'ನರಸಿಂಹ' ಹೆಸರಿನ ಮಹಾ ಮಹನೀಯರು

'ನರಸಿಂಹ' ಹೆಸರಿನ ಈ ಇಬ್ಬರು ಮೈಸೂರಿನ ಮಹನೀಯರು ತಮ್ಮ ಅಪರೂಪದ ಕಲೆ ಮತ್ತು ಸಾಹಿತ್ಯದಿಂದ ಹೆಸರುವಾಸಿಯಾಗಿದ್ದರು. ಇವರ ಮೇರುಕಲೆ ಹಾಗೂ ಸಾಹಿತ್ಯ ಇವರನ್ನು ಚಿರಸ್ಥಾಯಿಯಾಗಿಸಿವೆ. ದೇಶವೇ ಅಲ್ಲದೆ ವಿದೇಶಗಳಲ್ಲೂ ಮನ್ನಣೆಗೆ ಪಾತ್ರರಾಗಿದ್ದಾರೆ. ಇವರ ಕಿರು ಪರಿಚಯ ನಮ್ಮ ಓದುಗರಿಗಾಗಿ;

ಎಸ್.ನರಸಿಂಹ ಸ್ವಾಮಿ: ಆಕರ್ಷಕ ಚಿತ್ರ ರಚನೆಯಿಂದಲೇ ಪ್ರಖ್ಯಾತರಾದವರು. ಇವರ ತಂದೆ, ಸ್ವರ್ಣಕಲಾ ನಿಪುಣರೆಂಬ ಬಿರುದು ಪಡೆದಿದ್ದ ಸಿಂಗಣ್ಣಾಚಾರ್ಯರು. ಸ್ವಾಮಿಯವರು ಹುಟ್ಟಿದ್ದು ಮೈಸೂರಿನಲ್ಲಿ. ತಂದೆ ಕಡೆಯುತ್ತಿದ್ದ ಮೂರ್ತಿಗಳನ್ನು ನೋಡಿ, ಒಬ್ಬ ಕಲೆಗಾರನಾಗಬೇಕೆಂಬ ಆಸೆ ಸ್ವಾಮಿಯವರ ಮನಸ್ಸಲ್ಲಿ ಮೂಡಿತ್ತು. ಕೊನೆಗೆ ಸ್ವಾಮಿಯವರು ಚಿತ್ರ ರಚನಾ ತರಬೇತಿ ಪಡೆದರು. ಮೈಸೂರಿನ ಪುರಭವನದಲ್ಲಿ, ಪುರಸಭೆಯವರು ಏರ್ಪಡಿಸಿದ್ದ ಚಿತ್ರ ಪ್ರದರ್ಶನದಲ್ಲಿ ಸ್ವಾಮಿಯವರು ಬೆಳ್ಳಿಯ ಪದಕ ಬಹುಮಾನ ಪಡೆದರು. ಇವರು ನಂತರ ಚಾಮರಾಜೇಂದ್ರ ಕಲಾಶಾಲೆಯಲ್ಲಿ ಪ್ರಸಿದ್ಧ ಕಲಾವಿದರಾಗಿದ್ದ ಕೇಶವಯ್ಯನವರಲ್ಲಿ ತರಬೇತಿ ಪಡೆದರು.

ತಮ್ಮ ಮಗನನ್ನು ಒಬ್ಬ ಪದವೀಧರನನ್ನಾಗಿ ಮಾಡಬೇಕೆಂದು ಸಿಂಗಣ್ಣಾಚಾರ್ಯರಿಗೆ ಮೊದಲಿನಿಂದಲೂ ಆಸಕ್ತಿ ಇತ್ತು. ಆದರೆ ಸ್ವಾಮಿಯವರ ಕಲಾಭಿರುಚಿ ವಿದ್ಯಾಭ್ಯಾಸಕ್ಕೆ ಅಡ್ಡಿಯಾಯಿತು. ಮೈಸೂರಿನ ಮಿಷನ್ ಹೈಸ್ಕೂಲಿನಲ್ಲಿ ಮೆಟ್ರಿಕ್ ಪಾಸಾಗಿ, ನಂತರ ವ್ಯಾಸಂಗವನ್ನು ಕೈಬಿಟ್ಟರು. ಈ ಮಧ್ಯೆ ತಮ್ಮ ತಂದೆಯವರ ಜೊತೆಯಲ್ಲಿ ಅರಮನೆಗೆ ಹೋಗುವ ಅವಕಾಶವೂ ಸಿಕ್ಕಿತು. ಅಂದಿನ ಕಾಲದಲ್ಲಿ ಸ್ವಾಮಿಯವರು ನಾಲ್ವಡಿ ಕೃಷ್ಣರಾಜ ಒಡೆಯರ್ ದೃಷ್ಟಿಗೆ ಬೀಳುವ ಸೌಭಾಗ್ಯವೂ ಅವರಿಗೆ ಒದಗಿಬಂತು. ನಾಲ್ವಡಿಯವರ ಪ್ರೋತ್ಸಾಹದಿಂದಾಗಿ ಸ್ವಾಮಿಯವರು ಬೊಂಬಾಯಿನ **ಜೆ.ಜೆ.ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ** ಕಲಿಯುವ ಅವಕಾಶ ಒದಗಿತು. ಅಲ್ಲಿ ಅನೇಕ ಹಿರಿಯ ಕಲಾವಿದರ ಸಹವಾಸ ಮತ್ತು ಸಂಪರ್ಕ ದೊರೆತು ಸ್ವಾಮಿಯವರು **ಚಿತ್ರ ರಚನೆಯಲ್ಲಿ** ಉತ್ತಮ ಕಲಾವಿದರಾದರು.

ಸ್ವಾಮಿಯವರು ಇಜ್ಜಲಿನಿಂದ ಬರೆದ ಮಹಾರಾಷ್ಟ್ರದ ವನಿತೆಯೊಬ್ಬಳ **ಮೈ ಮಾಡೆಲ್** ಚಿತ್ರಕ್ಕೆ ಮೈಸೂರಿನ ದಸರಾ ಕಲಾಪ್ರದರ್ಶನದಲ್ಲಿ ಎಸ್.ಜಿ.ಶಾಸ್ತ್ರಿಗಳವರ ಬಹುಮಾನ ದೊರಕಿತು. ಬೊಂಬಾಯಿನ ಬಜಾರಿಗೆ ನಿತ್ಯವೂ ಸ್ವಾಮಿಯವರು ಅನೇಕ ರೇಖಾಚಿತ್ರಗಳನ್ನು ಬರೆದರು. ಮದರಾಸಿನ ಕಲಾ ಪ್ರದರ್ಶನದಲ್ಲಿ ಸ್ವಾಮಿಯವರ ಕಲಾಕೃತಿಗೆ ಬಹುಮಾನ ದೊರಕಿತು. ಕಲಾವಿದ ಸರ್ ದೇಸಾಯಿಯವರು ಸ್ವಾಮಿಯ ವರನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಪ್ರೀತಿ ಮತ್ತು ವಿಶ್ವಾಸ ತೋರಿಸಿ, ಪ್ರೋತ್ಸಾಹಿಸಿದರು.



ದೇವುಡು ನರಸಿಂಹ ಶಾಸ್ತ್ರಿ

ಬೊಂಬಾಯಿಯಲ್ಲಿ ವ್ಯಾಸಂಗವನ್ನು ಮುಗಿಸಿದ ಸ್ವಾಮಿಯವರು 1934ರಲ್ಲಿ ವಿಶ್ವಕವಿ ರವೀಂದ್ರರ **ಚಿತ್ರ** ಒಂದನ್ನು ರಚಿಸಿ ರವೀಂದ್ರರಿಂದಲೇ ಪ್ರಶಂಸೆ ಪಡೆದರು. ಅನಂತರ ಸಾಮ್ರಾಟ ಹಾಗೂ ಸಾಮ್ರಾಜ್ಞಿಯವರನ್ನು, ರಾಜಕೀಯ ಧುರೀಣರನ್ನು ಮತ್ತು ತತ್ವಜ್ಞಾನಿ ಗಳನ್ನು, ಕವಿ ಕುಲ ತಿಲಕರನ್ನು, ನಾಟಕ ಲೇಖಕ ರನ್ನು, ಮಹಾ ವಿಜ್ಞಾನಿಗಳನ್ನು ಸುಪ್ರಸಿದ್ಧ ನಟ–ನಟಿಯರನ್ನು ಚಿತ್ರಗಳ ವಸ್ತುವನ್ನಾಗಿ ಬಳಸಿಕೊಂಡು ಯಶಸ್ಸನ್ನು ಪಡೆದರು. ಸ್ವಾಮಿಯವರು ರಚಿಸಿದ ಪ್ರಸಿದ್ಧ ಚಿತ್ರಗಳಲ್ಲಿ ಹಿಟ್ಲರ್, **ಚೇಂಬರ್ ಲಿನ್, ಮುಸಲೋನಿ, ಆಂತೋನಿ ಈಡನ್, ಚರ್ಚಿಲ್, ಲೆನಿನ್, ಷಾ, ಸರ್ ಆಲಿವರ್ ಲಾಡ್ಜ್, ಬಟ್ರಾಂಡ್ ರಸೆಲ್, ಹ್ಯಾವ್ ಲಾಕ್ ಎಲ್ಲಿಸ್, ರೊಮೇನ್ ರೋಲಾ** ಮುಂತಾದವರ ಚಿತ್ರಗಳು ಮುಖ್ಯವಾದುವುಗಳು.

1941ರಲ್ಲಿ ಸ್ವಾಮಿಯವರು ವಾರ್ಧಾಕ್ಕೆ ಹೋಗಿ ಬಾಪೂಜಿಯವರ ದರ್ಶನ ಪಡೆದು, ಅವರ (ಬಾಪೂಜಿಯವರ) ಚಿತ್ರಗಳನ್ನು ವಿವಿಧ ಬಣ್ಣಗಳಲ್ಲಿ ರಚಿಸಿದರು. ಅದನ್ನು ಮೆಚ್ಚಿಕೊಂಡ ಬಾಪೂಜಿಯವರು ಗುಜರಾತಿ ಭಾಷೆಯಲ್ಲಿ **ನಿಜವಾದ ಕಲೆ ಅಮರವಾದದ್ದು** ಎಂದು ಬರೆದರು. ಒಮ್ಮೆ **ಮೈಸೂರಿಗೆ ಬಂದ ಮೌಂಟ್ ಬ್ಯಾಟನ್** ಅವರು ಸ್ವಾಮಿಯವರನ್ನು ದೆಹಲಿಗೆ ಕರೆಸಿಕೊಂಡು, ತಮ್ಮ ಚಿತ್ರವನ್ನು ಬರೆಯಲು ಅವರಿಗೆ ಅವಕಾಶವನ್ನು ಕೊಟ್ಟರು. ಇವರು ಬರೆದ ಗಾಂಧೀಜಿಯವರ ಚಿತ್ರವನ್ನು ನೆಹರೂ ತಮ್ಮ ಅತಿಥಿ ಗೃಹದಲ್ಲಿ ಇಟ್ಟುಕೊಂಡಿದ್ದರು. ಈ ಚಿತ್ರ ಈಗ ತೀನ್ ಮೂರ್ತಿ ಸಂಗ್ರಹಾಲಯದಲ್ಲಿದೆ.

ಕಸ್ತೂರಬಾ, ನೆಹರು, ರಾಜೇಂದ್ರ ಪ್ರಸಾದ್, ರಾಜಗೋಪಾಲಾಚಾರಿ, ವಿಶ್ವೇಶ್ವರಯ್ಯ, ರಾಧಾಕೃಷ್ಣನ್, ಮಿರ್ಜಾ ಇಸ್ಮಾಯಿಲ್ ಇನ್ನು ಮುಂತಾದವರ ಚಿತ್ರಗಳನ್ನು ಸ್ವಾಮಿಯವರು ರಚಿಸಿದ್ದಾರೆ.

ಸ್ವಾಮಿಯವರ, ಅಂತರರಾಷ್ಟ್ರೀಯ ಗೌರವವನ್ನು ಪಡೆದ ವ್ಯಕ್ತಿಗಳ ಚಿತ್ರಗಳು ವಿಶ್ವದ ಅನೇಕ ಸಂಗ್ರಹಾಲಯಗಳಲ್ಲಿ ಶೋಭಿಸುತ್ತಿವೆ. ಸುಪ್ರಸಿದ್ಧ ಆಂಗ್ಲ ಸಾಹಿತಿ ಬರ್ನಾಡ್ ಷಾ ಅವರ ಚಿತ್ರ ಈಗ ಇಂಡಿಯನ್ ಎಂಬೆಸಿಯಲ್ಲಿ, ಗಾಂಧೀಜಿಯವರು ನೂಲುತ್ತಿರುವ ಮತ್ತೊಂದು ಚಿತ್ರವು ಪ್ಯಾರಿಸ್ಸಿನ ಯುನೆಸ್ಕೋ ಭವನದಲ್ಲಿದೆ. ಸ್ವಾಮಿಯವರು ಬರೆದ ಪ್ರಸಿದ್ಧ ವಿಜ್ಞಾನಿ ಐನ್ ಸ್ಟೀನ್‌ರ ಚಿತ್ರ ಅಮೆರಿಕದಲ್ಲಿದೆ. ರೂಸ್‌ವೆಲ್ಟರ ಚಿತ್ರ ಅಮೆರಿಕದ ಶ್ವೇತಭವನ (ವೈಟ್‌ಹೌಸ್)ದಲ್ಲಿದೆ.

ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರ ತೈಲವರ್ಣ ಚಿತ್ರ ಮಡಿಕೇರಿಯ ಕಾಲೇಜಿನಲ್ಲಿದೆ. ಮೈಸೂರು ನಗರದ ಅನೇಕ ಸಂಘ ಸಂಸ್ಥೆಗಳಲ್ಲಿ ಇವರು ಬರೆದ ಚಿತ್ರಗಳನ್ನು ಕಾಣಬಹುದು.

ಸ್ವಾಮಿಯವರ ಇತ್ತೀಚಿನ ಕಲಾಕೃತಿ ಎಂದರೆ ಕನ್ನಡ ಕುಲ ಪಿತಾಮಹ ಆಲೂರ ವೆಂಕಟ ರಾಯರು ಹಾಗೂ ಇಂದಿರಾ ಗಾಂಧೀಜಿ ಯವರ ರೇಖಾ ಚಿತ್ರಗಳು ನರಸಿಂಹಸ್ವಾಮಿ ಯವರಿಗೆ ಭಾರತ ಸರ್ಕಾರ **ಪದ್ಮಶ್ರೀ** ಬಿರುದು ಕೊಟ್ಟು ಗೌರವಿಸಿದೆ.

ದೇವುಡು ನರಸಿಂಹ ಶಾಸ್ತ್ರಿ: ಇವರು ಮೈಸೂರಿನಲ್ಲಿ 1897ರಲ್ಲಿ ಜನಿಸಿದರು. ಸಂಸ್ಕೃತಿ ಹಾಗೂ ಸಂಪ್ರದಾಯವುಳ್ಳ ರಾಜ ಪುರೋಹಿತರ ವಂಶದಲ್ಲಿ ಇವರು ಜನಿಸಿದರು. ದೇವುಡು ಎಂಎ ಪದವಿ ಪಡೆದರು. ಅವರಿಗೆ, ರಾಧಾಕೃಷ್ಣನ್ (ತತ್ವಶಾಸ್ತ್ರ) ಬೋಧಿಸಿದರು. ವಿದ್ಯಾಭ್ಯಾಸದ ನಂತರ ಇವರು ಮೈಸೂರಿನ ಒಂದು ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದರು.

ಸ್ವಲ್ಪ ಸಮಯದ ನಂತರ ಬೆಂಗಳೂರಿಗೆ ಹೋಗಿ, ಅಲ್ಲಿನ ಆರ್ಯ ವಿದ್ಯಾಶಾಲೆಯ ಮುಖ್ಯೋಪಾಧ್ಯಾಯರಾದರು. ಇದೇ ವೇಳೆ ವೇದಾಂತ ಮತ್ತು ಪೂರ್ವ ಮೀಮಾಂಸ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದರು. ಕೊನೆಗೆ **ಮೀಮಾಂಸಾ ದರ್ಪಣ** ಹಾಗೂ **ಮೂಲ ಸಂಸ್ಕೃತ** ಎನ್ನುವ ಕೃತಿಗಳನ್ನು ರಚಿಸಿದರು. ಇವರು **ಅಖಿಲ ಭಾರತ ಸಂಸ್ಕೃತ ಸಮ್ಮೇಳನದಲ್ಲಿ** ಮೈಸೂರಿನ ಪ್ರತಿನಿಧಿಯಾಗಿ ಭಾಗವಹಿಸಿದರು. **ನವಜೀವನ** ಎಂಬ ವಾರ ಪತ್ರಿಕೆ, ದಿನಪತ್ರಿಕೆಗಳ ಸಂಪಾದಕರೂ (ಎಡಿಟರ್) ಆದರು. ಬೆಂಗಳೂರಿನ ಅಮೆಚೂರ್ ಅಸೋಸಿಯೇಷನ್ ಸದಸ್ಯರಾಗಿದ್ದರಲ್ಲದೆ ಮಕ್ಕಳಿಗಾಗಿ **ನಮ್ಮ ಪುಸ್ತಕ** ಎಂಬ **'ಶಿಶು ಮಾಸ' ಪತ್ರಿಕೆಯನ್ನು** ಹೊರತಂದರು.

ದೇವುಡು ಅವರು ಕನ್ನಡ ಸಾಹಿತ್ಯಕ್ಕೆ **ಮಹಾ ಬ್ರಾಹ್ಮಣ, ಮಹಾ ಕ್ಷತ್ರಿಯ** ಮತ್ತು **ಮಹಾದರ್ಶನ** ಕೃತಿಗಳನ್ನು ನೀಡಿದರು. ಈ ಕೃತಿಗಳಲ್ಲಿ ಪೌರಾಣಿಕ ಪ್ರಪಂಚ ನಮ್ಮ ಕಣ್ಣ ಮುಂದೆ ಬರುತ್ತದೆ.

ಇವರು ಅನೇಕ ಸಾಮಾಜಿಕ ಕಾದಂಬರಿಗಳನ್ನೂ ಬರೆದಿದ್ದಾರೆ. ಅವುಗಳಲ್ಲಿ ಮುಖ್ಯವಾದುವುಗಳೆಂದರೆ **ಅಂತರಂಗ, ಮಲ್ಲಿ, ಎರಡನೆಯ ಜನ್ಮ,** ಡಾ.ವೀಣಾ. **ಸಾವಿತ್ರಿ** ಎಂಬ ನಾಟಕ, ವೈಣಿಕ ಮತ್ತು 'ಸೋಲೋ ಗೆಲುವೋ' ಸಣ್ಣ ಕಥೆಗಳನ್ನು (ಇಂಗ್ಲಿಷ್‌ನಲ್ಲಿ) ಬರೆದಿದ್ದಾರೆ.

ದೇವುಡು ಅವರಿಗೆ **ಜಾನಪದದಲ್ಲಿ** ಹಿರಿಯ ಸ್ಥಾನವಿದೆ. ಇವರು ಉತ್ತಮ ಅನುವಾದಕರೂ ಆಗಿದ್ದರು. **ವಿವೇಕಾನಂದರ** ಭಾಷಣಗಳನ್ನು ಕನ್ನಡದಲ್ಲಿ ಬರೆದಿದ್ದಾರೆ. ಇವುಗಳ ಜೊತೆಗೆ ಕಾಳಿದಾಸನ ಕೃತಿಗಳನ್ನು ಕನ್ನಡದಲ್ಲಿ ಸಂಗ್ರಹಿಸಿದ್ದಾರೆ. **ಭಾರತದ ಮಹಾಪುರುಷರು** ಹಾಗೂ **ಸಂಗ್ರಹ ರಾಮಾಯಣ** ದೇವುಡು ಅವರಿಗಿದ್ದ ಆಸಕ್ತಿಯನ್ನು ತೋರಿಸುತ್ತದೆ. ಇವರು ಹಲವು ನಾಟಕಗಳು, ಮಾರ್ಕಂಡೇಯ ಮತ್ತು ಚಿರಂಜೀವಿ ಚಲನಚಿತ್ರಗಳಲ್ಲೂ ನಟಿಸಿದ್ದರು.

1962ರಲ್ಲಿ ದೇವುಡು ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆಯಿತು. ಇವರು ಅದೇ ವರ್ಷ ಡಿಸೆಂಬರ್‌ನಲ್ಲಿ ನಿಧನರಾದರು. ■

'ಕಗ್ಗದ ಕಂಪು' ಕೃತಿ ಲೋಕಾರ್ಪಣೆ

ಕಗ್ಗ ಕೃತಿ ಮನುಷ್ಯನನ್ನು ಸನ್ಮಾರ್ಗದತ್ತ ಕರೆದೊಯ್ಯುತ್ತದೆ: ದೇವನೂರು ಶಂಕರ್





ಮೈಸೂರು, ಫೆ.25(ಜಿಎ)– ಹುಟ್ಟುತ್ತ ಹೂವಾಗಿ ಬೆಳೆಯುತ್ತ ಸಾಧಕನಾಗಿ ಕೊನೆಯಲ್ಲಿ ಬೆಳಕಾಗಿ ನಿಲ್ಲುವುದೇ ನಿಜವಾದ ಜೀವನ, ಕಗ್ಗ ಕೃತಿ ಮನುಷ್ಯನನ್ನು ಸನ್ಮಾರ್ಗದ ಕಡೆ ಕರೆದೊಯ್ಯುತ್ತದೆ ಎಂದು ಚಿಂತಕ ದೇವನೂರು ಶಂಕರ್ ಅಭಿಪ್ರಾಯಪಟ್ಟರು.

ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ ಭಾರತಿ ಪ್ರಕಾಶನ ವತಿಯಿಂದ ರವೀಂದ್ರಭಟ್ ದೊಡ್ನಳ್ಳಿ ಅವರು ಡಿ.ವಿ.ಜಿ ಅವರ ಮಂಕು ತಿಮ್ಮನ ಕಗ್ಗದ ಆಯ್ದ ಕೆಲವು ಮುಕ್ತಕಗಳಿಗೆ ಕಿರು ವಿವರಣೆ ಒಳಗೊಂಡಂತೆ ರಚಿಸಿರುವ 'ಕಗ್ಗದ ಕಂಪು' ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಯಾವುದೇ ಒಬ್ಬ ವ್ಯಕ್ತಿ ಹಲವು ವರ್ಷಗಳವರೆಗೆ ತನ್ನ ಸಂಬಂಧವನ್ನು ಕಳೆದುಕೊಂಡರೆ ಸಂಕಟವಾಗುತ್ತದೆ ಎಂಬುದನ್ನು ಕೃತಿಯಲ್ಲಿ ಅರ್ಥಪೂರ್ಣವಾಗಿ ಬರೆದಿದ್ದಾರೆ. ಪ್ರತಿಯೊಂದು ಜೀವಿಯು ತನ್ನ ಪರಿಸರದಲ್ಲಿ ಅನ್ಯೋನ್ಯತೆಯನ್ನು ಕಾಪಾಡಬೇಕು. ವೇದಿಕೆ ಬೃಹಸ್ಪತಿಯ ಸಂಕೇತವಾದರೆ, ಸಭೆ ಸರಸ್ವತಿಯ ಸಂಕೇತವಾಗಿದೆ. ನಾವುಗಳು ಪರಂಪರೆಯಿಂದ ದೂರವಾದರೆ ತಾಯಿ ಮಗುವಿನಿಂದ ದೂರವಾದಂತೆ ಭಾಷಾವಾಗುತ್ತದೆ. ಆದ್ದರಿಂದ ಗಗನದ ವ್ಯಾಪ್ತಿಗಿಂತ ಅಭಿಮಾನದ ವ್ಯಾಪ್ತಿ ಬಹಳ ದೊಡ್ಡದು, ಈ ಮಾತನ್ನು ನಮ್ಮ ಹೃದಯದಲ್ಲಿ ಕಾವ್ಯದ ಮೂಲಕ ಚಿಗುರೊಡಿಸಿ ನಮ್ಮ ಯುವ ಪೀಳಿಗೆಗೆ ತಿಳಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಮುಕ್ತ ವಿವಿಯ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಜ್ಯೋತಿ ಶಂಕರ್ ಮಾತನಾಡಿ, ಕೃತಿಯು ಎಲ್ಲರಿಗೂ ಅರ್ಥವಾಗುವ ರೀತಿ ಮೂಡಿ ಬಂದಿದ್ದು, ಈ ಕೃತಿಯೂ ಡಿವಿಜಿಯವರ ಮಂಕು ತಿಮ್ಮನ ಕಗ್ಗದ ಕೃತಿ ಹೊಸದಾಗಿ ಬರೆಯುವವರಿಗೆ ಸ್ಫೂರ್ತಿದಾಯಕವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಭಾರತಿ ಪ್ರಕಾಶನದ ಕೆ.ಎನ್. ಶ್ರೀನಿವಾಸ್, ಕೃತಿ ಕರ್ತೃ ರವೀಂದ್ರ ಭಟ್ ದೊಡ್ನಳ್ಳಿ ಉಪಸ್ಥಿತರಿದ್ದರು.

ಐಎಎಸ್–ಐಪಿಎಸ್ ಮಹಿಳಾ ಅಧಿಕಾರಿಗಳ ಜಗಳ: ಇಲಾಖಾ ತನಿಖೆಗೆ ಸರ್ಕಾರ ಆದೇಶ, ಇಬ್ಬರಿಗೂ ನೋಟೀಸ್





ಬೆಂಗಳೂರು, ಫೆ.25– ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಡಿ ರೂಪಾ ನಡುವಿನ ಕಿತ್ತಾಟದ ಹಿನ್ನೆಲೆಯ ಇಲಾಖಾ ಮಟ್ಟದಲ್ಲಿ ತನಿಖೆಗೆ ಆದೇಶಿಸಿ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖೆ ಮಟ್ಟದಲ್ಲಿ ತನಿಖೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ.

ಬಹಿರಂಗವಾಗಿ ಆರೋಪ–ಪ್ರತ್ಯಾರೋಪಗಳನ್ನು ಇಬ್ಬರೂ ಅಧಿಕಾರಿಗಳು ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ನೀಡಿದೆ. ಮುಖ್ಯ ಕಾರ್ಯದರ್ಶಿಗಳು ಈ ಹಿಂದೆ ಇಬ್ಬರೂ ಅಧಿಕಾರಿಗಳನ್ನು ಕರೆಸಿ, ಪರಸ್ಪರರ ವಿರುದ್ಧ ಹೇಳಿಕೆ ನೀಡದಂತೆ ಸೂಚಿಸಿದ್ದರು. ಐಪಿಎಸ್ ಅಧಿಕಾರಿ ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಕದ್ದ ಕಾರಿಗೆ ಶಾಸಕ ಬೋಜೇಗೌಡ ಕಾರಿನ ನಂಬರ್ ಹಾಕಿ ಮಾರಾಟ ಯತ್ನ; ಆರೋಪಿ ಬಂಧನ

ಬೆಂಗಳೂರು, ಫೆ.25– ಕದ್ದ ಕಾರಿಗೆ ಶಾಸಕ ಬೋಜೇಗೌಡ ಅವರ ಕಾರಿನ ನಂಬರ್ ಹಾಕಿ ಮಾರಾಟ ಮಾಡಲು ಯತ್ನಿಸಿದ ಖದೀಮನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ದುಬಾರಿ ಕಾರಿಗೆ ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಅವರ ಕಾರಿನ ನಂಬರ್ ಪ್ಲೇಟ್ ಅಳವಡಿಸಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಇರಿಸಿದ್ದ ಘಟನೆ ನಗರದ ಕ್ವೀನ್ಸ್ ರಸ್ತೆಯಲ್ಲಿ ನಡೆದಿದೆ. ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಕದಲ್ಲೇ ಇರುವ ಐ ಕಾರ್ಸ್ ಸ್ಟುಡಿಯೋದಲ್ಲಿ ಬೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ ಅಳವಡಿಸಲಾಗಿದ್ದ ಕಾರು ನಿಂತಿರುವು ದನ್ನು ಅವರ ಆಪ್ತ ಸಹಾಯಕ ಮಾದೇಶ್ ಗಮನಿಸಿದ್ದಾರೆ. ತಕ್ಷಣ ಶೋರೂಂ ಒಳಗೆ ತೆರಳಿ ಕಾರಿನ ಬಗ್ಗೆ ವಿಚಾರಿಸಿದಾಗ, 'ಕಾರು ಮಾರಾಟಕ್ಕಿದೆ, ನಿಮಗೆ ಬೇಕಿತ್ತಾ ಟೆಸ್ಟ್ ರೈಡ್ ಮಾಡಿ ನೋಡುವಿರಾ' ಎಂದು ಶೋರೂಂ ಸಿಬ್ಬಂದಿ ಕೇಳಿದ್ದಾರೆ.

ಮತ್ತಷ್ಟು ಅನುಮಾನಗೊಂಡು ಕಾರಿನ ದಾಖಲಾತಿಗಳನ್ನು ಪರಿಶೀಲಿಸಿದಾಗ ಅಚ್ಚರಿ ಎಂಬಂತೆ ಆರ್.ಸಿ ಕೂಡ ಬೋಜೇಗೌಡರ ಹೆಸರಿನಲ್ಲಿರುವುದು ಪತ್ತೆಯಾಗಿದೆ. ತಕ್ಷಣ ಬೋಜೇಗೌಡರಿಗೆ ಕರೆ ಮಾಡಿದ್ದ ಅವರ ಆಪ್ತ ಸಹಾಯಕ ಸರ್ ನಿಮ್ಮ ಕಾರ್ ಮಾರಾಟ ಮಾಡಿರುವಿರಾ ಎಂದು ಕೇಳಿದ್ದಾರೆ. ಅದಕ್ಕೆ ಬೋಜೇಗೌಡರು ಇಲ್ಲ, ಕಾರು ತಮ್ಮ ಬಳಿಯೇ ಇದೆ ಎಂದಾಗ, ಶೋರೂಂನಲ್ಲಿ ನಿಮ್ಮ ಕಾರಿನ ನಂಬರ್ ಮತ್ತೊಂದು ಕಾರು ಇದೆ ಎಂದು ವಿಷಯ ಮುಟ್ಟಿಸಿದ್ದಾರೆ.

ಮಾಲೀಕ ವಶಕ್ಕೆ: ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ಸ್ ಪೊಲೀಸರು ಕಾರಿನ ಸಮೇತ ಐ ಕಾರ್ಸ್ ಸ್ಟುಡಿಯೋ ಮಾಲೀಕ ಇಮ್ರಾನ್ ವಶಕ್ಕೆ ಪಡೆದಿದ್ದಾರೆ.

ಒಂದನೇ ಪುಟದಿಂದ

ಕುವೆಂಪು ನಾಡಗೀತೆಯಲ್ಲೇ ಇದೆ

ಆದರೆ ಕೆಲವರು ದೇಶ ವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕುವೆಂಪು ಅವರು 'ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾ ಟಕ ಮಾತೆ' ಎಂದು ಅದ್ಭುತವಾಗಿ ಹೇಳಿದ್ದಾರೆ. ಈ ಗೀತೆಯ ಮೂಲಕವೇ ಭಾರತ ಮಾತೆಯ ಮಗಳು ಕರ್ನಾಟಕ ಮಾತೆ ಎಂದು ಹೇಳಿದ್ದಾರೆ. 'ಏಕ್ ಭಾರತ್ ಶ್ರೇಷ್ಠ ಭಾರತ್' ಪರಿಕಲ್ಪನೆಯೂ ಇದರಲ್ಲಿದೆ. ಅಷ್ಟೇ ಅಲ್ಲದೇ ಅನುಭವ ಮಂಟಪದ ಮೂಲಕ, ವಚನಗಳ ಮೂಲಕ ಬಸವಣ್ಣ ಪ್ರಕಾಶಿಸುತ್ತಿದ್ದಾರೆ. ನನಗೆ ಲಂಡನ್‌ನಲ್ಲಿ ಅವರ ಪ್ರತಿಮೆ ಉದ್ಘಾಟಿಸುವ ಅವ ಕಾಶವೂ ಸಿಕ್ಕಿತ್ತು. ಬೇರೆ ಬೇರೆ ಭಾಷೆಯಲ್ಲಿ ವಚನಗಳ ಪುಸ್ತಕ ಬಿಡುಗಡೆ ಮಾಡುವ ಅವಕಾಶವೂ ಸಿಕ್ಕಿತ್ತು ಎಂದು ಸ್ಮರಿಸಿದರು.

ವಚನಗಳಲ್ಲಿ ಬಸವಣ್ಣನವರ ಪ್ರಭಾವ ಇದೆ. ಅದು ಕರ್ನಾಟಕದ ಅಭಿವೃದ್ಧಿಗೆ ಆದ್ಯತೆಯಾಗಿದೆ. ಮೊದಲು ಕರ್ನಾಟಕ ದಲ್ಲಿ ಸರ್ಕಾರ ಮಾಡಿ ಅಲ್ಲಿಂದ ಹಣ ಹೊರಗೆ ತೆಗೆದುಕೊಂಡು ಹೋಗುತ್ತಿ ದ್ದರು. ಆದರೆ ಈಗ ಹಣ ಜನರ ಅಭಿ ವೃದ್ಧಿಗೆ ಬಳಕೆಯಾಗುತ್ತಿದೆ. ಕರ್ನಾಟಕದ ಅಭಿವೃದ್ಧಿಗೆ 3 ವರ್ಷಗಳಲ್ಲಿ 30 ಸಾವಿರ ಕೋಟಿ ಅನುದಾನವನ್ನು ಬಿಜೆಪಿ ನೀಡಿದೆ. ಕಾಂಗ್ರೆಸ್ ಸರ್ಕಾರ 10 ವರ್ಷದ ಅವಧಿಯಲ್ಲಿ 10 ಸಾವಿರ ಕೋಟಿ ನೀಡಿತ್ತು. ಆದರೆ ನಮ್ಮ ಸರ್ಕಾರ ಪ್ರತಿ ವರ್ಷ ರಸ್ತೆ ಅಭಿ ವೃದ್ಧಿಗೆಂದೇ 5 ಸಾವಿರ ಕೋಟಿ ನೀಡು ತ್ತಿದೆ. ಭದ್ರಾ ಮೇಲ್ದಂಡೆ ಮೂಲಕ ಮಧ್ಯ ಕರ್ನಾಟಕದ ಅಭಿವೃದ್ಧಿ ಮಾಡುತ್ತಿದೆ. ಇದ ರಿಂದ ಕರ್ನಾಟಕದ ವಿಕಾಸ ಬದಲಾಗ ಲಿದೆ ಎಂದು ಹೇಳಿದರು. ಮುಂದಿನ 25 ವರ್ಷ ಮಹತ್ವದ್ದಾಗಿದೆ.

ಮತ್ತಷ್ಟು ಮಹತ್ವದ ಕೆಲಸಗಳನ್ನು ಮಾಡಬಹುದಾಗಿದೆ. ಕಲಿಕೆ ಮತ್ತು ಕಲೆ ಎರಡನ್ನು ಅಭಿವೃದ್ಧಿ ಮಾಡಬೇಕಿದೆ. ಏಕೆಂದರೆ ಈ ಕೌಶಲ್ಯ ಬೇರೆ ಭಾಷೆಗಳಲ್ಲಿ ಇಲ್ಲ. ಕರ್ನಾಟಕದ ಹಿರಿಮೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿದೆ. ಅದಕ್ಕಾಗಿ ಗ್ರಂಥಾ ಲಯಗಳನ್ನು ಹೆಚ್ಚಿಸಬೇಕು. ಇದರಿಂದ ದೆಹಲಿ ಮಕ್ಕಳಿಗೂ ಕನ್ನಡ ಕಲಿಸಬಹುದಾಗಿದೆ. 'ಕನ್ನಡ ಕಲಿಯಿರಿ, ಕನ್ನಡ ಕಲಿಸಿರಿ' ಇದರಿಂದ ಲಾಭ ಇದೆ ಎಂದು ಕರೆ ನೀಡಿದರು. ನನಗೆ ಇತ್ತೀಚೆಗೆ ಕಡಿಮೆ ಅವಧಿಯಲ್ಲಿ ಕರ್ನಾಟಕದ ಯಾತ್ರೆ ಮಾಡುವ ಅವಕಾಶ ಸಿಕ್ಕಿತು. ಭವಿಷ್ಯದಲ್ಲಿ ಯಾವುದೇ ಕಾರ್ಯಕ್ರಮ ದೆಹಲಿಯಲ್ಲಿ ನಡೆದರೂ, ಬೇರೆ ಭಾಷೆಯ ಕುಟುಂಬವನ್ನೂ ಕರೆತಂದು ತೋರಿಸಿ, ಕರ್ನಾಟಕದ ವೈಭವವನ್ನು ಅರ್ಥಮಾಡಿಸಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಂಜಾವಧೂತ ಶ್ರೀಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜ್ ಮೊದಲಾದವರು ಪಾಲ್ಗೊಂಡಿದ್ದರು.

ರಾಜಕೀಯ ನಿವೃತ್ತಿ ಘೋಷಣೆ ಸನ್ನಿಹಿತ?

ಸಂಸ್ಥೆಯನ್ನು ಪಟ್ಟುಬಿಡದೆ ವಶಪಡಿಸಿಕೊಂಡಿದೆ ಮತ್ತು ಬುಡಮೇಲು ಮಾಡಿದೆ ಎಂದು ಹೇಳಿದರು. ಆಡಳಿತ ಪಕ್ಷ ಬಿಜೆಪಿ ಕೆಲವು ಉದ್ಯಮಿಗಳಿಗೆ ಒಲವು ತೋರುವ ಮೂಲಕ ಆರ್ಥಿಕ ವಿನಾಶವನ್ನು ಉಂಟುಮಾಡಿದೆ. ಅತ್ಯಂತ ದುಃಖಕರವೆಂದರೆ, ಭಾರತೀಯರ ವಿರುದ್ಧ ಭಯ ಮತ್ತು ದ್ವೇಷದ ಬೆಂಕಿಯನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದರು. ಇಂದು ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ. ಮಹಿಳೆಯರ ವಿರುದ್ಧ, ದಲಿತರ ವಿರುದ್ಧ ಮತ್ತು ಆದಿವಾಸಿಗಳ ವಿರುದ್ಧದ ಅಪರಾಧಗಳು ಮತ್ತು ತಾರತಮ್ಯವನ್ನು ಬಿಜೆಪಿ ನಿರ್ಲಕ್ಷಿಸಿದೆ. ಇದು ಗಾಂಧೀಜಿಯನ್ನು ಅಪಹಾಸ್ಯ ಮಾಡಿದೆ. ಅವರ ಮಾತುಗಳು ಮತ್ತು ಕಾರ್ಯಗಳ ಮೂಲಕ ನಮ್ಮ ಮೌಲ್ಯಗಳು ಮತ್ತು ನಮ್ಮ ಸಂವಿಧಾನದ ತಿರಸ್ಕಾರವನ್ನು ತೋರಿಸುತ್ತಿದೆ ಎಂದು ಆರೋಪಿಸಿದರು.

ಇಂದಿನ ಪರಿಸ್ಥಿತಿಯು ತಾನು ರಾಜಕೀಯಕ್ಕೆ ಪ್ರವೇಶಿಸಿದ ಸಮಯವನ್ನು ನೆನಪಿಸುತ್ತದೆ ಎಂದು ಹೇಳಿದರು. "ಆಗ, ಈಗಿನಂತೆ, ನಾವು ಮುಂದೆ ಕಠಿಣ ಹೋರಾಟವನ್ನು ಎದುರಿಸಿದ್ದೇವೆ. ಈ ನಿರ್ಣಾಯಕ ಸಮಯದಲ್ಲಿ, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ಪಕ್ಷ ಮತ್ತು ದೇಶದ ಬಗ್ಗೆ ವಿಶೇಷ ಜವಾಬ್ದಾರಿಯನ್ನು ಹೊಂದಿದ್ದೇವೆ ಎಂದರು. ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ, ನಾವು ಭಾರತದ ಜನರು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯಕ್ಕಾಗಿ ಹೋರಾಡುವ ವಾಹನದಂತೆ ಕೆಲಸ ಮಾಡುತ್ತಿದ್ದೇವೆ. ಮುಂದಿನ ಹಾದಿ ಸುಲಭವಲ್ಲ, ಆದರೆ ನನ್ನ ಅನುಭವವು ಹೇಳುತ್ತದೆ ಗೆಲುವು ನಮ್ಮದೇ ಆಗಿರುತ್ತದೆ ಎಂದರು. ಕಾಂಗ್ರೆಸ್‌ನ 85 ನೇ ಸರ್ವಸದಸ್ಯರ ಅಧಿವೇಶನದಲ್ಲಿ 2024 ರ ಲೋಕಸಭೆ ಚುನಾವಣೆಗೆ ಇತರ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಅಧಿವೇಶನದ ಮೊದಲ ದಿನವಾದ ನಿನ್ನೆ ಕಾಂಗ್ರೆಸ್ ಉಸ್ತುವಾರಿ ಸಮಿತಿಯು ಪಕ್ಷದ ಉನ್ನತ ಮಂಡಳಿಯಾದ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸದಿರಲು ನಿರ್ಧರಿಸಿತು ಮತ್ತು ಅದರ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿತು.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: mysoorumithra@gmail.com For advertisements: mysoorumithra@gmail.com



ಕ್ಯಾತಮಾರನಹಳ್ಳಿ ಹುಲಿಯಮ್ಮ ಉತ್ಸವ

ಫೆಬ್ರವರಿ 27ರಿಂದ ಮಾರ್ಚ್ 8ರವರೆಗೆ ವೈಶಿಷ್ಟ್ಯಪೂರ್ಣ ಧಾರ್ಮಿಕ ಆಚರಣೆ

ಎ.ಗಣೇಶ



ಗ್ರಾಮೀಣ ಹಬ್ಬಗಳು ಸೌಹಾರ್ದತೆಯ ಸಂಕೇತವಾಗಿವೆ. ಭಾರತ ಹೆಚ್ಚಿನ ಭಾಗ ಹಳ್ಳಿಗಳಿಂದ ಕೂಡಿದ್ದು, ರೈತರು ವರ್ಷಪೂರ್ತಿ ಮಣ್ಣಿನಲ್ಲಿ ದುಡಿದು ಬೆವರಿನ ಫಸಲು ಮನೆ ತಲುಪಿದ ನಂತರ ಬಿಡುವಿನ ಕಾಲದಲ್ಲಿ ಹಬ್ಬ ಆಚರಿಸುವುದು ವಾಡಿಕೆ. ಪ್ರದೇಶವಾರು ಆರಾಧಿಸುವ ದೇವರ ಹೆಸರಲ್ಲಿ ಹಬ್ಬಗಳನ್ನು ಸಂಭ್ರಮಿಸುವುದು ಸಂಪ್ರದಾಯವಾಗಿ ನಡೆದು ಬಂದಿದೆ. ಇಂತಹ ಹಬ್ಬಗಳು ಅಲ್ಲಿನ ಸ್ಥಳ ಮಹಿಮೆ, ಜನರ ಆಚಾರ-ವಿಚಾರ, ಉಡುಗೆ-ತೊಡುಗೆ, ಸಂಸ್ಕೃತಿ, ಸಂಪ್ರದಾಯಗಳನ್ನು ಬಿಂಬಿಸುತ್ತವೆ. ಅತ್ಯಂತ ನಿಷ್ಠೆಯಿಂದ ಹಬ್ಬ ಆಚರಿಸುವಾಗ ನಂಬಲಸಾಧ್ಯವಾದ ಕೆಲವು ಪವಾಡಗಳು ನಡೆಯುವುದು ವಿಶೇಷ.

ಹೀಗೆಯೇ ಮೈಸೂರು ನಗರದ ಕ್ಯಾತಮಾರನಹಳ್ಳಿ ಗ್ರಾಮಸ್ಥರು ಇನ್ನೂ ತಮ್ಮ ಗ್ರಾಮೀಣ ಸೊಗಡನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದು, ಪ್ರತಿ 2 ವರ್ಷಕ್ಕೊಮ್ಮೆ ಗ್ರಾಮ ದೇವತೆ 'ಹುಲಿಯಮ್ಮ ಜಾತ್ರೆ'ಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಐತಿಹಾಸಿಕ ಮಹತ್ವದ ಹುಲಿಯಮ್ಮ ಜಾತ್ರೆ ಮೈಸೂರು ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಲ್ಲೂ ಮನೆಮಾತಾಗಿದೆ. ಪ್ರಮುಖವಾಗಿ ನಾಯಕ ಜನಾಂಗ ಹಾಗೂ ದಲಿತರು ಸೇರಿ ಆಚರಿಸುವ ಈ ಹಬ್ಬಕ್ಕೆ ಅರಸು, ಬ್ರಾಹ್ಮಣ, ಒಕ್ಕಲಿಗ, ವೀರಶೈವರು ಸೇರಿದಂತೆ ಎಲ್ಲಾ ಜನಾಂಗದವರೂ ಸಹಕಾರ ನೀಡುತ್ತಾ ಬಂದಿದ್ದಾರೆ. ಹತ್ತು ದಿನ ನಡೆಯುವ ಈ ಜಾತ್ರೆಯಲ್ಲಿ ಪ್ರತಿನಿತ್ಯ ಗ್ರಾಮೀಣ ಸೊಗಡು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸುತ್ತವೆ.

ಮೈಸೂರು ನಗರದ ಯಾವುದೇ ಬಡಾವಣೆಗಳಿಗಿಂತ ಕ್ಯಾತಮಾರನಹಳ್ಳಿಯಲ್ಲಿ ಹೆಚ್ಚು ದೇವಾಲಯಗಳಿರುವುದು ಗಮನಾರ್ಹ. ಅದರಲ್ಲಿ ಹುಲಿಯಮ್ಮ ದೇವಾಲಯ ಪ್ರಧಾನ ದೈವಿಕ ನೆಲೆಯಾಗಿದೆ. ಇದರ ಅಕ್ಕಪಕ್ಕದಲ್ಲಿಯೇ ಮಹದೇಶ್ವರ, ಗಣಪತಿ, ಸಿದ್ಧಪ್ಪಾಜಿ, ಚಾಮುಂಡಮ್ಮ, ಚಿಕ್ಕಮ್ಮ, ಭೈರವೇಶ್ವರ, ವೆಂಕಟರಮಣಸ್ವಾಮಿ ಹಾಗೂ ಯತ್ತಪ್ಪ(ಹುಲಿಯಮ್ಮನ ಮಗ) ದೇವಾಲಯಗಳಿದ್ದು, ದೈವಿ ಹಿನ್ನೆಲೆಯ ಈ ದೇಗುಲಗಳೂ ವಿಶಿಷ್ಟ ಸ್ವರೂಪದಲ್ಲಿ ನಿರ್ಮಾಣವಾಗಿವೆ. ಎಲ್ಲಾ ದೇವಸ್ಥಾನಗಳಲ್ಲೂ ನಿತ್ಯವೂ ಪೂಜೆ-ಪುನಸ್ಕಾರ ಜರುಗುತ್ತದೆ. ಈ ಒಂಭತ್ತು ದೇವಾಲಯಗಳ ನಡುವಿನ ವಿಶಾಲ ಜಾಗದಲ್ಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಭಕ್ತರು ನೆರೆಯುತ್ತಾರೆ.

ಹುಲಿಯಮ್ಮ ನೆಲೆಸಿದ್ದೇಗೆ: ಒಂದು ಕಾಲದಲ್ಲಿ ಕ್ಯಾತಮಾರನಹಳ್ಳಿ ಮೈಸೂರು ನಗರದ ಹೊರವಲಯದ ಗ್ರಾಮವಾಗಿತ್ತು. ಬರಗಾಲ ಬಂದಾಗ ಗ್ರಾಮದವರು ದವಸ-ಧಾನ್ಯ ಹಾಗೂ ಜಾನುವಾರು ತರಲು ದನಗಳ ಹುಲಿಯೂರು ದುರ್ಗದ ದನಗಳ ಜಾತ್ರೆಗೆ ವಾದ್ಯ ಸಮೇತ ಮಾರ್ಗದುದ್ದಕ್ಕೂ ಕುಣಿಯುತ್ತಾ ಹೋಗುತ್ತಾರೆ. ಅಲ್ಲಿನ ಜಾತ್ರೆಯಲ್ಲೂ ತಮ್ಮ ವಾದ್ಯ ಮೇಳದೊಂದಿಗೆ ಅಲ್ಲಿನ ಪ್ರಮುಖ ದೇವತೆ ಹುಲಿಯಮ್ಮ ದೇವಿ ಬಳಿ ಕುಣಿತ ಹಾಕಿ ನಮಿಸುತ್ತಾರೆ. ನಂತರ ಹುಲಿಯೂರು ದುರ್ಗದಿಂದ ವಾಪಸ್ಸಾಗುವಾಗ ಇವರ ಕುಣಿತ ಹಾಗೂ ದೈವಭಕ್ತಿಗೆ ಒಲಿದ ಹುಲಿಯಮ್ಮ ದೇವಿಯೂ ಹಿಂಬಾಲಿಸಿ ಬಂದು ಕ್ಯಾತಮಾರನಹಳ್ಳಿಯಲ್ಲಿ ನೆಲೆ ನಿಂತಳೆಂಬ ಪುರಾಣ ಪ್ರತೀತಿ ಇದೆ. ಆ ನಂತರ ದೇವಿಯು ಒಬ್ಬ ಮಹಿಳೆ ಮೈಮೇಲೆ ಬಂದು ತನಗೊಂದು ದೇವಾಲಯ ಕಟ್ಟಿಸಿ ಪೂಜಿಸುವಂತೆ ಆಜ್ಞಾಪಿಸಿದ್ದರಿಂದ ಅದರಂತೆ ಪೂಜೆ ಪುನಸ್ಕಾರಗಳು ನಡೆಯುತ್ತಾ ಬಂದಿರುವುದಾಗಿ ಗ್ರಾಮದ ಹಿರಿಯರು ತಮ್ಮ ಪೂರ್ವಜರ ಪುರಾಣೇತಿಹಾಸ ವಿವರಿಸಿದರು.

ನಾಳೆಯಿಂದ ಜಾತ್ರೆ: ಎರಡು ವರ್ಷಕ್ಕೊಮ್ಮೆ ನಡೆಯುವ ಹುಲಿಯಮ್ಮ ಜಾತ್ರೆ ಈ ಬಾರಿ ಫೆಬ್ರವರಿ 27ರಿಂದ ಮಾರ್ಚ್ 8ರವರೆಗೆ 10 ದಿನಗಳ ಕಾಲ ನಡೆಯುತ್ತದೆ. ಪ್ರತಿದಿನವೂ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ವೈಶಿಷ್ಟ್ಯಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹುಲಿಯಮ್ಮ ಜಾತ್ರೆಯಲ್ಲಿ 60-70 ಅಡಿ ಎತ್ತರದ ಅಡಿಕೆ ಮರವನ್ನು ದೇವಾ ಲಯದ ಮುಂದೆ ಪ್ರತಿಷ್ಠಾಪಿಸುವುದು ವಾಡಿಕೆ. ಇದನ್ನು ನಿಶಾನಿ ಮರ ಎಂತಲೂ ಕರೆಯುತ್ತಾರೆ. ಅದು ಭಕ್ತರ ಆಕರ್ಷಣೀಯ ಕೇಂದ್ರ ಬಿಂದುವೂ ಹೌದು. ಈ ರೀತಿಯ ಎತ್ತರವಾದ ಅಡಿಕೆ ಮರವನ್ನು ಮೊದಲ ದಿನ ಅಂದರೆ ಫೆ.27ರಂದು ನಾಯಕ ಹಾಗೂ ದಲಿತ ಜನಾಂಗದವರೆಲ್ಲಾ ಸೇರಿ ತರಲಿದ್ದಾರೆ. ಸಾವಿರಾರು ಮಂದಿ ಭಕ್ತರೊಂದಿಗೆ ಮೈಸೂರು ನಗರದ ರಾಮಾನುಜ ರಸ್ತೆ ಎಲೆ ತೋಟಕ್ಕೆ (ಮಧುವನಕ್ಕೆ) ವಾದ್ಯ ಸಮೇತ ತೆರಳಿ, ಅಲ್ಲಿ ಎತ್ತರವಾದ ಮರಕ್ಕೆ ಪೂಜೆ ಸಲ್ಲಿಸುತ್ತಾರೆ. ಯಾವ ಮರ ದೇವಿ ಸ್ವರೂಪದಿಂದ ವಾಲುತ್ತದೆಯೋ ಅದನ್ನು ಗುರುತಿಸಿ ಅದು ಕೆಳಗೆ ಬೀಳದಂತೆ ಕಡಿದು, ಹೊತ್ತು ಕುಣಿಯುತ್ತಾ, ಹಾಡುತ್ತಾ, ಮೆರವಣಿಗೆಯಲ್ಲಿ ದೇವಾಲಯಕ್ಕೆ ತಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುತ್ತಾರೆ.

ಎರಡನೆಯ ದಿನ ಮಂಗಳವಾರ ಗ್ರಾಮದ ಪ್ರತಿ ಮನೆಯ ಮಹಿಳೆಯರು ತಂಬಿಟ್ಟು ಆರತಿ ತರುತ್ತಾರೆ. ಇದನ್ನು 'ತಂಪು' ಎಂತಲೂ ಕರೆಯುತ್ತಾರೆ. ನಂತರ ಹುಲಿಯಮ್ಮನಿಗೆ ತಂಬಿಟ್ಟಿನ ಆರತಿ ಎತ್ತಿ ಪೂಜಿಸಿ ಹೋಗುತ್ತಾರೆ. ಮೂರನೆಯ ದಿನ ಬುಧವಾರ ಮರಿಸೊಳ್ಳು ಕಾರ್ಯಕ್ರಮವಿರುತ್ತದೆ. ಅಂದರೆ ಗ್ರಾಮದ ಪ್ರತಿ ಮನೆಯ ಪುಟ್ಟ ಹೆಣ್ಣು ಮಕ್ಕಳು ಹೊಸ ಉಡುಗೆ ತೊಟ್ಟು ಬೆಲ್ಲವನ್ನು ತಟ್ಟೆಯಲ್ಲಿಟ್ಟು ಅದರ ಕುಳಿಯಲ್ಲಿ ದೀಪ ಹಚ್ಚಿ ತಲೆಯ ಮೇಲೆ ಹೊತ್ತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬರುತ್ತಾರೆ. ಈ ಆಕರ್ಷಣೀಯ ಸೇವೆ ನೋಡಲು ಸಾವಿರಾರು ಜನ ನೆರೆಯುತ್ತಾರೆ. ಪೂಜೆ ನಂತರ ಬೆಲ್ಲವನ್ನು ದೇವಾಲಯದ ಬಾಗಿಲಿನಿಂದ ಭಕ್ತರ ಕಡೆ ಎಸೆಯುತ್ತಾರೆ. ಬೆಲ್ಲದ ಚೂರು ಸಿಕ್ಕಿದವರು ಪ್ರಸಾದ ರೂಪದಲ್ಲಿ ಮನೆಗಳಿಗೆ ಕೊಂಡೊಯ್ಯುತ್ತಾರೆ.

ನಾಲ್ಕನೇ ದಿನ ಗುರುವಾರ ಮಧುವನದಿಂದ ತಂದಿದ್ದ ಅಡಿಕೆ ಮರಕ್ಕೆ(ನಿಶಾನಿ ಮರ) ವಿಶೇಷ ಪೂಜೆ ಸಲ್ಲಿಸಿ, ಸುಣ್ಣ ಬಣ್ಣ ಬಳಿದು ದೇವಾಲಯದ ಮುಂಭಾಗದಲ್ಲಿ ಮಧ್ಯಾಹ್ನದ ವೇಳೆಗೆ ನೆಡುತ್ತಾರೆ. ಆ ಕಂಬಕ್ಕೆ ವಿಶೇಷ ದೀಪಾಲಂಕಾರವನ್ನು ಮಾಡಲಾಗುತ್ತದೆ. ಅದೇ ದಿನ ಸಂಜೆ ಹುಲಿಯಮ್ಮ ದೇವಿಗೆ ಕರಕಲು ಹಾಕುವ ಕಾರ್ಯಕ್ರಮವಿರುತ್ತದೆ. ಇದು ಕೂಡ ಹಬ್ಬದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಐದನೇ ದಿನ ಶುಕ್ರವಾರದಂದು ದೇವಾಲಯದ ಮುಂದೆ ತಮಟೆ ವಾದ್ಯದೊಂದಿಗೆ ಕುಣಿತ ಪ್ರಾರಂಭವಾಗುತ್ತದೆ. ರಾತ್ರಿ 8 ಗಂಟೆಯಿಂದ 9ರ ತನಕ ಯುವಕರು, ಮಕ್ಕಳಾದಿಯಾಗಿ ಎಲ್ಲರೂ ಕೋಲಾಟದೊಂದಿಗೆ ಕುಣಿಯುತ್ತಾರೆ. ರಾತ್ರಿ 9ರಿಂದ 12ರವರೆಗೆ ದೊಡ್ಡವರು ಕೋಲಾಟದೊಂದಿಗೆ ವಿವಿಧ ವೇಷ-ಭೂಷಣ ಧರಿಸಿ ಕುಣಿಯುತ್ತಾರೆ. ಈ ಕುಣಿತವನ್ನು ನೋಡಲು ನೆಂಟರಿಷ್ಟರು ಹಾಗೂ ಗ್ರಾಮಸ್ಥರು ಕಿಕ್ಕಿರಿದು ನೆರೆದಿರುತ್ತಾರೆ. ಆರನೇ ದಿನ ಶನಿವಾರವೂ ಇದೇ ಕುಣಿತ ಮುಂದುವರೆಯುತ್ತದೆ. ಏಳನೇ ದಿನ ಭಾನುವಾರ ಹುಲಿಯಮ್ಮ ದೇವಿಗೆ ಬಾಳೆಕಂಬದಿಂದ ಅಲಂಕಾರ. ಈ ಕಾರ್ಯ ರಾತ್ರಿ 12ರಿಂದ ಮುಂಜಾನೆವರೆಗೆ ಮುಂದುವರೆಯಲಿದೆ.

ಎಂಟನೇ ದಿನ ಸೋಮವಾರ ಹುಲಿಯಮ್ಮ ಜಾತ್ರೆಯ ಪ್ರಮುಖ ದಿನವಾಗಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಗ್ರಾಮದ ಯುವಕರಾದಿಯಾಗಿ ಪುರುಷರೆಲ್ಲಾ ವಾದ್ಯ ಮೇಳದಲ್ಲಿ ಕುಣಿಯುತ್ತಾ, ಕುರಬಾರಹಳ್ಳಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಹೀಗೆ ಹೋಗುವವರಿಗೆ ಮಜ್ಜಿಗೆ, ಪಾನಕ ನೀಡಲಾಗುತ್ತದೆ. 3 ಗಂಟೆಗೆ ವಾಪಸ್ ಬಂದ ನಂತರ ಕ್ಯಾತಮಾರನಹಳ್ಳಿಗೆ ಸುಮಾರು 1 ಕಿ.ಮೀ. ದೂರದಲ್ಲಿರುವ ಕುಲದ ತೋಟ ಅಂದರೆ ಹುಲಿಯಮ್ಮ ದೇವಿಯ ಆಸ್ತಿಗೆ ತೆರಳುತ್ತಾರೆ. ಅಲ್ಲಿನ ಆಚರಣೆಯಲ್ಲಿ ಬ್ರಾಹ್ಮಣರು, ಅರಸುಗಳು, ವೀರಶೈವರು ಪಾಲ್ಗೊಳ್ಳಲಿದ್ದಾರೆ. ಜಾತ್ರೆಯ ಆಕರ್ಷಣೆಯ ನೋಟ ಇಲ್ಲಿಂದ ಪ್ರಾರಂಭವಾಗುತ್ತದೆ. ಗಾಂಧಿ ತಾತ, ಕಳ್ಳ-ಪೊಲೀಸ್, ಗಂಡ-ಹೆಂಡತಿ ಹೀಗೆ ನಾನಾ ರೀತಿಯ ವೇಷಗಳನ್ನು ಧರಿಸಿಕೊಂಡು ವಾದ್ಯ ಮೇಳಗಳ ಸದ್ದಿಗೆ ಕುಣಿಯುತ್ತಾ ಮೆರವಣಿಗೆ ಬರುತ್ತಾರೆ. ಈ ಜಾತ್ರೆ ಮಿನಿ ದಸರಾದಂತೆ ಕಂಗೊಳಿಸಲಿದೆ. ನಗು ಉಕ್ಕಿಸುವಂತಹ ವೇಷಧಾರಿಗಳು ಜನರನ್ನು ರಂಜಿಸುತ್ತಾ ದೇವಾಲಯ ತಲುಪುತ್ತಾರೆ. ಹತ್ತಾರು ಹಳ್ಳಿಯ ಜನ ಈ ಜಾತ್ರೆ ವೀಕ್ಷಿಸಲು ಆಗಮಿಸುತ್ತಾರೆ. ನೆಂಟರಿಷ್ಟರು, ಅತಿಥಿಗಳಿಗೆ ಮಾಂಸದೂಟ ಬಡಿಸುವುದೇ ಈ ಹಬ್ಬದ ಮತ್ತೊಂದು ವಿಶೇಷ.

ಒಂಭತ್ತನೇ ದಿನ ಮಂಗಳವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆ ತನಕ ಹುಲಿವೇಷದಲ್ಲಿ ಕೆಲವರು ತಮ್ಮ ಹರಕೆ ತೀರಿಸುತ್ತಾರೆ. ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಗಣ್ಯರು, ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಆಗಮಿಸಿರುತ್ತಾರೆ. ಸಂಜೆ 6ರಿಂದ ರಾತ್ರಿ 10.30ರವರೆಗೆ ತಂಬಿಟ್ಟು ಆರತಿ ಜರುಗಲಿದೆ. ಕೊನೆಯ ದಿನ ಬುಧವಾರ ಬೆಳಗ್ಗೆ 10.30ಕ್ಕೆ ಕುಲದ ತೋಟಕ್ಕೆ ಗ್ರಾಮದಿಂದ ಮೆರವಣಿಗೆಯಲ್ಲಿ ತೆರಳಿ ಅಲ್ಲಿನ ಕವಲುಗಡ್ಡಿ ಹಾಗೂ ಒನಕೆ ಪ್ರದರ್ಶನವಿರುತ್ತದೆ. ಜತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ಅಲ್ಲದೆ ತಮ್ಮ ಇಷ್ಟಾರ್ಥ ನೆರವೇರಲು ಸಂಕಲ್ಪ ಮಾಡಿಕೊಂಡ ಕೆಲವು ಭಕ್ತರು ಬಾಯಿ ಬೀಗ ಹಾಕಿಸಿಕೊಂಡು ಹುಲಿಯಮ್ಮ ದೇವಿಗೆ ಹರಕೆ ತೀರಿಸುತ್ತಾರೆ. ಇವರಿಗೆ ಮಹದೇಶ್ವರ ಗುಡ್ಡಪ್ಪನವರು ಬಾಯಿಬೀಗ ಚುಚ್ಚುತ್ತಾರೆ. ಅಂದೇ ಸಂಜೆ ಗ್ರಾಮದಲ್ಲಿ ಪೌರಾಣಿಕ ನಾಟಕದೊಂದಿಗೆ 10 ದಿನಗಳ ಹಬ್ಬಕ್ಕೆ ವೈಭವದ ತೆರೆ ಬೀಳಲಿದೆ.






"ನಮ್ಮ ತಾತ ಮುತ್ತಾತರ ಕಾಲದಲ್ಲಿ ಹಬ್ಬವು ಕೇವಲ ನಮ್ಮ ಗ್ರಾಮಕ್ಕೆ ಸೀಮಿತವಾಗಿತ್ತು. ಆಗ ನಮ್ಮ ನಾಯಕ ಜನಾಂಗ ಹಾಗೂ ದಲಿತರು ಸೇರಿ ಹಬ್ಬ ಆಚರಿಸುತ್ತಿದ್ದರು. ಆದರೀಗ ಮೈಸೂರು ಬೆಳೆದಂತೆ ಕ್ಯಾತಮಾರನ ಹಳ್ಳಿ ಗ್ರಾಮ ನಗರ ವ್ಯಾಪ್ತಿಗೆ ಸೇರಿದ್ದು, ನಮ್ಮ ಅಕ್ಕಪಕ್ಕದಲ್ಲಿಯೇ ಅನ್ಯ ಧರ್ಮೀಯರು ನೆಲೆಸಿದ್ದಾರೆ. ಆದರೂ ಸಹ ನಮ್ಮ ಗ್ರಾಮದಲ್ಲಿ ಎರಡು ವರ್ಷಕ್ಕೊಮ್ಮೆ ಬಹಳ ವಿಜೃಂಭಣೆಯಿಂದ ನಡೆಯುವ ಈ ಹುಲಿಯಮ್ಮ ಜಾತ್ರೆಗೆ ಅನ್ಯಧರ್ಮೀಯರು ಸಹ ಸೌಹಾರ್ದತೆಯಿಂದ ಯಶಸ್ವಿಯಾಗಿ ಜಾತ್ರೆ ನೆರವೇರಲು ಸಂಪೂರ್ಣ ಸಹಕಾರ ನೀಡುವುದು ಹೆಮ್ಮೆಯ ಸಂಗತಿ.

-ಹಾಲಿನ ನಾರಾಯಣ(ಲೋಲಪ್ಪ), ಗ್ರಾಮದ ಮುಖಂಡರು





ವಾರಭವಿಷ್ಯ

26.02.2023 ರಿಂದ 04.03.2023

ಈ ವಾರದಲ್ಲಿ ಗ್ರಹಗಳ ರಾಶಿ ಸಂಚಾರ:- ರವಿ - ಕುಂಭ, ಚಂದ್ರ - ಮೇಷ, ವೃಷಭ, ಮಿಥುನ, ಕಟಕ, ಕುಜ - ವೃಷಭ, ಬುಧ -ಮಕರ, ಕುಂಭ, ಗುರು - ಮೀನ, ಶುಕ್ರ -ಮೀನ, ರಾಹು -ಮೇಷ ಮತ್ತು ಕೇತು - ತುಲಾ.



ವಿ.ಕೇಶವಮೂರ್ತಿ

ಜ್ಯೋತಿಷ್ಯ ವಿದ್ವಾಂಸರು 'ಭಾವಸಾರ ರತ್ನ'
'ಚೈತನ್ಯಶ್ರೀ ಪ್ರಶಸ್ತಿ ಪುರಸ್ಕೃತರು'
ಕಲ್ಪದ್ರುಮ ಜ್ಯೋತಿಷ್ಯ ಅಧ್ಯಯನ ಕೇಂದ್ರ
ವಿಳಾಸ: 533, 6ನೇ ಕ್ರಾಸ್, ಬೋಗಾದಿ ಉತ್ತರ,
2ನೇ ಹಂತ, ಮೈಸೂರು ನಿರ್ಮಿತಿ ಕೇಂದ್ರ ಹತ್ತಿರ, ಮೈಸೂರು.
ಮೊ.9740973224, 9739548720

ಮೇಷ (ಚು.ಚೆ.ಲ.ಲಿ.ಲು.ಲೆ.ಲೋ.ಅ)
ವಾರದಾರಂಭಕ್ಕೆ ಶುಭ ಚಂದ್ರದಿಂದ ಹರ್ಷೋಲ್ಲಾಸಗಳು, ಹಣಕಾಸು ಸಂಬಂಧಿ ವಿಚಾರಗಳಲ್ಲಿ ಎಚ್ಚರಿಕೆಯಿಂದ ವ್ಯವಹರಿಸುವುದರಿಂದ ಫಲಪ್ರದವೆನಿಸಲಿದೆ. ಆಧ್ಯಾತ್ಮ ವಿಷಯಗಳಲ್ಲಿ ಒಲವು ಉಂಟಾಗಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಉದ್ಯೋಗ ಅರಸುತ್ತಿರುವವರು ಮತ್ತೆ ಪ್ರಯತ್ನವನ್ನು ಮಾಡಿ. ರೈತಾಪಿ ಜನರಿಗೆ ಈ ಸುಗ್ಗಿ ಹಿಗ್ಗನ್ನು ತರಲಿದೆ, ಉತ್ತಮ ಬೆಲೆಯೂ ದೊರೆಯುವುದು. ಕೇತು ಆರೋಗ್ಯದಲ್ಲಿ ಏರು-ಪೇರು ಉಂಟು ಮಾಡುವನು. ಶ್ರೀ ಕಾರ್ತಿಕೇಯ ದರ್ಶನ. ಶುಭ ಸಂಖ್ಯೆ - 2

ತುಲಾ (ರ.ರಿ.ರು.ರೆ.ರೊ.ತ.ತಿ.ತು.ತೆ)
ಆತುರದ ಸ್ವಭಾವದಿಂದ ಕೆಲಸ ಕಾರ್ಯಗಳಲ್ಲಿ ಎಡವಟ್ಟು ಉಂಟಾಗುವುದು. ಹಣಕಾಸಿನ ಅಡಚಣೆ ಎದುರಿಸಬೇಕಾಗುವುದು. ಮನಸ್ಸಿಗೆ ಕಿರಿಕಿರಿ. ಆರೋಗ್ಯವೂ ಅಷ್ಟಕ್ಕಷ್ಟೆ. ಕಾರಣವಿಲ್ಲದೆ ವಾಹನಗಳಲ್ಲಿ ಓಡಾಡಬೇಡಿ. ವಾರದ ಉತ್ತರಾರ್ಧಕ್ಕೆ ನಿಮ್ಮ ರಾಶ್ಯಾಧಿಪತಿಯ ಪ್ರಭಾವದಿಂದ ಕಾಸ್ಮೆಟಿಕ್ಸ್ ಹಾಗೂ ಕ್ಷೀರೋತ್ಪನ್ನ ವ್ಯಾಪಾರಿಗಳಿಗೆ ಹೇರಳ ಧನ ಲಾಭವಾಗುವುದು. ನಿತ್ಯದ ಕೆಲಸ ಕಾರ್ಯಗಳು ನಿರಾಳವಾಗಿ ಸಾಗುವುದು. ವಾಯು ಸೆಳೆತ ಕಾಡಬಹುದು. ಶ್ರೀ ಚಾಮುಂಡೇಶ್ವರಿ ದರ್ಶನ, ಶುಭ ಸಂಖ್ಯೆ -4.

ವೃಷಭ (ಇ.ಉ.ಎ.ಒ.ವ.ವಿ.ವು.ವೆ.ವೊ)
ನಿಮಗಿದು ಬಿಡುವಿಲ್ಲದ ವಾರ, ಸಾಮಾಜಿಕ, ಧಾರ್ಮಿಕ ಕಾರ್ಯ ಬಾಹುಳ್ಯದಲ್ಲಿ ನಿರತರಾಗಿರುವಿರಿ. ಮುಖ್ಯ ಕಾರ್ಯಗಳನ್ನು ಕೈಗೆತ್ತಿಕೊಳ್ಳಿ ಸಫಲರಾಗುವಿರಿ. ನಿವೇಶನ, ಮನೆ ಖರೀದಿಗೆ ಬೃಹಸ್ಪತಿಯ ಅನುಗ್ರಹವಿದೆ. ಪ್ರಯತ್ನ ನಿಮ್ಮದು. ಹಣಕಾಸು ವಿಚಾರ ಸಮತೋಲನವಾಗಿ ನಡೆಯುವುದು. ಸರ್ಕಾರಿ ನೌಕರರು ಆಪಾದನೆಗಳಿಂದ ಮುಕ್ತರಾಗುವರು. ಸುವರ್ಣ ರಜತ ವ್ಯಾಪಾರಿಗಳು ಹೆಚ್ಚಿನ ಆದಾಯವನ್ನು ಹೊಂದುವರು. ಶ್ರೀ ದೇವಿ ಸ್ತುತಿ. ಶುಭ ಸಂಖ್ಯೆ-3.

ವೃಶ್ಚಿಕ (ತೊ.ನ.ನಿ.ನು.ನೆ.ನೊ.ಯು.ಯಿ.ಯು)
ವಾರದಾರಂಭಕ್ಕೆ ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರುವುದು. ನೀವು ಬಯಸಿದ ಕೆಲಸ ಸುಗಮವಾಗಿ ಸಂಪನ್ನಗೊಳ್ಳುವುದು. ಬಹುದಿನಗಳಿಂದ ಬಾಕಿ ಇರುವ ಹಣ ನಿಮ್ಮ ಕೈ ಸೇರಿ, ನಿಮಗೆ ಸಹಾಯವಾಗುವುದು. ಗುರುಬಲದ ಪರಿಣಾಮ ಕಂಕಣ ಬಲ ಕೂಡಿ ಬರುವ ಸಂಭವವಿದೆ. ಉದ್ಯೋಗ ಅರಸುತ್ತಿರುವವರಿಗೆ ದೂರ ಪ್ರಯಾಣದ ಜೊತೆ ಉದ್ಯೋಗವೂ ಲಭಿಸಲಿದೆ. ಗೃಹ ಕಲಹಗಳು ನಿವಾರಣೆಯಾಗಿ ಶಾಂತಿ-ನೆಮ್ಮದಿ ಲಭಿಸಲಿದೆ. ಶ್ರೀ ಯೋಗಾನರಸಿಂಹ ಪ್ರಾರ್ಥನೆ, ಶುಭ ಸಂಖ್ಯೆ -4.

ಮಿಥುನ (ಕ.ಕಿ.ಕು.ಘ.ಜ.ಛ.ಕೆ.ಕೊ.ಹ)
ಈ ಸಪ್ತಾಹದಲ್ಲಿ ಆದಾಯ-ವ್ಯಯಗಳು ಸಮನಾಗಿ ನಡೆಯುವುದು. ಕೀಳರಿಮೆಯನ್ನು ತೊರೆದು ಮುಂದೆ ಸಾಗಿ. ನಿಮ್ಮ ಪರಿಶ್ರಮದ ಫಲ ಬೇರೆಯವರ ಪಾಲಾಗಲಿದೆ. ಮುಂದೆ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವಾರ ಮಧ್ಯೆ ಚಂದ್ರಗ್ರಹದ ಗೋಚರ ಶುಭವಿದ್ದು, ದುಬಾರಿ ವಸ್ತುಗಳ ಖರೀದಿಗೆ ಹಣ ವ್ಯಯವಾಗುವುದು. ಸತಿ - ಪತಿಯರಲ್ಲಿ ಸಣ್ಣಪುಟ್ಟ ಜಗಳಗಳು ಉಂಟಾದರೆ ಮನೆಯೊಳಗೆ ಪರಿಹರಿಸಿಕೊಳ್ಳಿ. ಯಾರಿಗೂ ಸಾಲ ಕೊಡಬೇಡಿ. ಶ್ರೀ ವೆಂಕಟೇಶ್ವರ ದರ್ಶನ, ಶುಭ ಸಂಖ್ಯೆ - 7.

ಧನುಸ್ಸು (ಯೆ.ಯೊ.ಬ.ಬಿ.ಬು.ಧ.ಭ.ಢ.ಬೆ)
ಸಾಡೇಸಾತಿ ಬಿಡುಗಡೆ ಆಯಿತು. ಕೈ ಕೆಸರಾದರೆ ಬಾಯಿ ಮೊಸರು, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಮಯ ಬಂದಿದೆ. ವರ್ಕ್ ಫ್ರಂ ಹೋಂ ಹರ್ಷದ ಹಾದಿಯಲ್ಲಿ ಸಾಗುವುದು. ರೈತಾಪಿ ಜನರಿಗೆ ಒಳ್ಳೆಯ ಫಸಲು ಹಾಗೂ ಬೆಲೆ ದೊರೆಯಲಿದೆ. ಪಶು ಸಂಗೋಪನೆ ವೃತ್ತಿಯವರಿಗೆ ಹೇರಳ ಧನ ಲಾಭವಾಗುವುದು. ಸರ್ಕಾರಿ ನೌಕರರಿಗೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ದೊರೆಯುವುದು. ವಿದ್ಯಾರ್ಥಿಗಳು ಓದಿನಲ್ಲಿ ಹಿಂದೆ ಬೀಳುವರು. ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಪಠಿಸಿ. ಶುಭ ಸಂಖ್ಯೆ -6.

ಕಟಕ (ಹೊ.ಹು.ಹೆ.ಹೊ.ಡ.ಡಿ.ಡು)
ದೇವ ಗುರುವಿನ ಅನುಗ್ರಹದಿಂದ ದೈನಂದಿನ ದೋಣಿ ಸಾಗುತ್ತಲಿದೆ. ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳು ಸಮಾಧಾನಕರವಾಗಿ ನಡೆಯುವುದು. ನಿಮ್ಮ ಮೇಲಿದ್ದ ಆಪಾದನೆಗಳಿಂದ ಮುಕ್ತರಾಗುವಿರಿ. ಸ್ತ್ರೀಯರಿಗೆ ಉತ್ತಮ ಆರೋಗ್ಯ ಮರುಕಳಿಸುವುದು. ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗುವರು. ಅಷ್ಟಮ ಶನಿ ಪ್ರಾರಂಭವಾಗಿದೆ. ಎಲ್ಲದರಲ್ಲೂ ಎಚ್ಚರಿಕೆಯ ನಡೆ ಇರಲಿ. 'ಕೂಡಿ ಬಾಳಿದರೆ ಸ್ವರ್ಗ ಸುಖ.' ಶ್ರೀ ಶಮೀ ವೃಕ್ಷ ಪ್ರದಕ್ಷಿಣೆ, ಶುಭ ಸಂಖ್ಯೆ - 9.

ಮಕರ (ಬೊ.ಜ.ಜೆ.ಶಿ.ಶು.ಶೆ.ಶೊ.ಗ.ಗಿ.)
ವಾರದಾರಂಭಕ್ಕೆ ಹಲವು ರೀತಿಯ ಪರೀಕ್ಷೆಗೆ ಒಳಗಾಗುವಿರಿ. ಗುರುಹಿರಿಯರ ಮಾರ್ಗದರ್ಶನದಿಂದ ಸಮಸ್ಯೆಯು ಪರಿಹಾರವಾಗುತ್ತದೆ. ನಂಬಿಸಿ ಮೋಸ ಮಾಡುವವರಿದ್ದಾರೆ ಜಾಗೃತರಾಗಿರಿ. ಆಸ್ತಿ ವಿಭಾಗದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಮನಸ್ಸಿಗೆ ಬೇಸರ ವಾರ ಮಧ್ಯಾನಂತರ ನಿಮ್ಮ ಪೂರ್ವಯೋಜಿತ ಪ್ರಯತ್ನಗಳು ಸಫಲತೆಯನ್ನು ಹೊಂದುವುದು. ಕಂಟ್ರಾಕ್ಟರುಗಳು ಹಾಗೂ ಇಂಜಿನಿಯರುಗಳಿಗೆ ಉತ್ತಮ ಧನಲಾಭ. ಶ್ರೀ ಶನಿ ಸ್ತೋತ್ರ ಪಠಿಸಿ. ಶುಭ ಸಂಖ್ಯೆ-5

ಸಿಂಹ (ಮ.ಮಿ.ಮು.ಮೆ.ಮೊ.ಟ.ಟಿ.ಟು.ಟೆ)
ವಾರದಾರಂಭಕ್ಕಷ್ಟೇ, ಕೊಂಚ ನೆಮ್ಮದಿ ಹಾಗೂ ಆರ್ಥಿಕ ಪರಿಸ್ಥಿತಿ ನಿಯಂತ್ರಣದಲ್ಲಿರುತ್ತದೆ. ಮನೆಗೆ ನೆಂಟರಿಷ್ಟರ ಆಗಮನದಿಂದ ಕೈ ಮೀರಿದ ಖರ್ಚುಗಳು. ಯತ್ನ ಕಾರ್ಯಗಳು ತಡವಾಗಿ ನೆರವೇರುತ್ತದೆ. ಯಾವುದೇ ವಿಚಾರವನ್ನು ಅನುಭವಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಿ. ಅಷ್ಟಮ ಗುರುವಿನಿಂದ ನಿಮಗೆ ಬುದ್ಧಿ ಶೂನ್ಯತೆಯೂ, ಮಕ್ಕಳೊಂದಿಗೆ ವೈಮನಸ್ಸುಗಳೂ ಉಂಟಾಗುತ್ತವೆ. ಅನವಶ್ಯಕ ಓಡಾಟಗಳಿಂದ ಆಯಾಸ. ಅಗತ್ಯ ವಿಶ್ರಾಂತಿ ಪಡೆಯಿರಿ. ಶ್ರೀ ರವಿಸ್ತುತಿ, ಶುಭ ಸಂಖ್ಯೆ - 8.

ಕುಂಭ (ಗು.ಗೆ.ಗೊ.ಸ.ಸಿ.ಸು.ಸೆ.ಸೊ.ದ)
ಗುರುಬಲದ ಕಾರಣ ನಿಮ್ಮ ಬುದ್ಧಿ ಸಾಮರ್ಥ್ಯದಿಂದ ಕಾರ್ಯ ಸಾಧನೆಯಾಗಿ, ಧನ ಸಂಪಾದನೆಯೂ ಆಗುವುದು. ಸಾಲಬಾಧೆಗಳು ಭಾಗಶಃ ತೀರುವಳಿ ಆಗುವುದು. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ದೊರೆಯುವುದು. ದಾನ-ಧರ್ಮ ಬುದ್ಧಿ ಉಂಟಾಗಿ ದೀನ-ದಲಿತರಿಗೆ ಸಹಾಯ ಮಾಡುವಿರಿ. ವಾರಾಂತ್ಯಕ್ಕೆ ಹೊಸ ಮಿತ್ರರ ಪರಿಚಯವಾಗುವುದು. ಆದರೆ ಗುಣ ಅರಿತು ಗೆಳೆತನ ಮಾಡಿ. ಕ್ಷೇಮವಾಗಿ ಡ್ರೈವಿಂಗ್ ಮಾಡಿ ಇತರರೂ ಕ್ಷೇಮವಾಗಿರಲಿ. ಶ್ರೀ ಶಿರಡಿ ಸಾಯಿ ಪ್ರಾರ್ಥನೆ. ಶುಭ ಸಂಖ್ಯೆ -7.


ಕನ್ಯಾ (ಟೊ.ಪ.ಪಿ.ಪು.ಷ.ಣ.ಠ.ಪೆ.ಪೊ)
ಈ ವಾರದಲ್ಲಿ ಸದಾ ಕಾರ್ಯಶೀಲರಾಗಿರುತ್ತೀರಿ. ಧನ ಸಂಪಾದನೆಗೆ ಹಲವು ಮಾರ್ಗಗಳು ಹೊರಹೊಮ್ಮುವುದು. ಉನ್ನತ ಶಿಕ್ಷಣಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಬರೆದವರಿಗೆ ಉತ್ತಮ ಫಲ ನಿಮ್ಮದಾಗಲಿದೆ. ಸಿಹಿ ಹಂಚಲು ಸಿದ್ಧರಾಗಿರಿ. ಸರ್ಕಾರಿ ಕೆಲಸಗಳಲ್ಲಿ ಹಾಗೂ ನ್ಯಾಯಾಲಯ ವಿಚಾರಗಳಲ್ಲಿ ಅನುಕೂಲಕರ ವಾತಾವರಣ ಉಂಟು. ಅಂದುಕೊಂಡ ಕೆಲಸ ನಿರ್ವಿಘ್ನವಾಗಿ ನೆರವೇರುವುದು. ಕೆಲವರಿಗೆ ಸ್ಥಿರಾಸ್ತಿ ಖರೀದಿಸುವ ಸಾಧ್ಯತೆ ಇದೆ. ನಿಶಕ್ತಿ, ಸುಸ್ತು ಕಾಡಲಿದೆ. ಶ್ರೀ ಅಷ್ಟಾಕ್ಷರಿ ಮಂತ್ರ ಜಪಿಸಿ, ಶುಭ ಸಂಖ್ಯೆ -1

ಮೀನ (ದಿ.ದು.ಖ.ಝ.ಥ.ತೆ.ದೊ.ಚ.ಚಿ)
ವಾರದ ಆದಿಗೆ ಕೊಡು- ತರುವ ವ್ಯವಹಾರಗಳಲ್ಲಿ ಮಿಶ್ರಫಲ ದೊರೆಯುವುದು. ಹಣಕಾಸಿನ ಹೊಂದಾಣಿಕೆ ಸುಸೂತ್ರವಾಗಿದ್ದರೂ ಸಂಪಾದಿತ ಹಣ ಅಪವ್ಯಯವಾಗುವ ಸಾಧ್ಯತೆ. ಉಚ್ಛ ಶುಕ್ರನ ಪರಿಣಾಮ ವಿಲಾಸಿ ವಸ್ತುಗಳು ಮನೆಗೆ ಬರುವುದು. ಮಾರಕ ಸ್ಥಾನದಲ್ಲಿ ಕೇತು ಸ್ಥಿತನಿದ್ದು, ದುಷ್ಟ ಜನರ ಸಹವಾಸದಲ್ಲಿ ಬಿದ್ದು, ಸಂಕಷ್ಟಕ್ಕೆ ಸಿಲುಕುವಿರಿ. ರೇಸು - ಲಾಟರಿಗಳ ತಂಟೆಗೆ ಹೋಗದಿದ್ದರೆ ಕ್ಷೇಮ. ಶ್ರೀ ಔದುಂಬರ ವೃಕ್ಷ ಪ್ರದಕ್ಷಿಣೆ. ಶುಭ ಸಂಖ್ಯೆ -2.

ಮಕ್ಕಳ ಚಿತ್ರಕಥೆ


'ಪ್ರಭು....ಕಾಪಾಡು...!'

-ಹೆಚ್.ಜಿ.ಎನ್.ಪ್ರಸಾದ್, ಮೊ: 9845376199



ಆನೆಗಳ ಹಿಂಡು ದಾಳಿ: ಓಡಿ ಪ್ರಾಣ ಉಳಿಸಿಕೊಂಡ ಕಾರ್ಮಿಕರು

ಪಟಾಕಿ ಸಿಡಿಸಿ ಆನೆಗಳನ್ನು ಓಡಿಸಿದ ಅರಣ್ಯ ಸಿಬ್ಬಂದಿ / ಕಾಫಿ ಗಿಡಗಳ ನಾಶ, 50 ಮೂಟೆ ಕಾಫಿ ಮೂಟೆ ಧ್ವಂಸ



ಮಡಿಕೇರಿ, ಫೆ.25– ಸೋಮವಾರಪೇಟೆ ಸಮೀಪದ ಯಡವಾರೆ ಗ್ರಾಮದಲ್ಲಿ ಎಂ. ಅಶೋಕ್ ಅವರ ತೋಟದಲ್ಲಿ ಕಾರ್ಮಿಕರು ಕಾಫಿ ಕುಯ್ಯುತ್ತಿರುವ ಸಂದರ್ಭದಲ್ಲಿ ಆನೆಗಳ ಹಿಂಡು ದಾಳಿ ಮಾಡಿದ್ದು, ಕಾರ್ಮಿಕರು ತೋಟದಿಂದ ಓಡಿ ತಮ್ಮ ಪ್ರಾಣವನ್ನು ರಕ್ಷಿಸಿಕೊಂಡಿದ್ದಾರೆ.

ಮಾಹಿತಿ ತಿಳಿದ ಕಾಫಿ ತೋಟದ ಮಾಲೀಕ ಅಶೋಕ್ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ ಮೇರೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಟಾಕಿ ಸಿಡಿಸಿ ಕಾಡಾನೆಗಳ ಹಿಂಡನ್ನು ಓಡಿಸಿದ್ದಾರೆ. ಆದರೆ ಕಾಡಾನೆಗಳು 15 ಕಾಫಿ ಗಿಡಗಳನ್ನು ಮುರಿದು ಹಾಕಿದ್ದು, ಕಾಫಿ ಕುಯಿಲು ಮಾಡಿ ತೋಟದಲ್ಲೇ ಉಳಿಸಿದ್ದ ಸುಮಾರು 50 ಚೀಲದಷ್ಟು ಕಾಫಿ ಮೂಟೆಗಳನ್ನು ಚೆಲ್ಲಾಪಿಲ್ಲಿಯಾಗಿಸಿ ನಾಶಪಡಿಸಿವೆ. ಇದರಿಂದ ಸುಮಾರು 70 ಸಾವಿರ ರೂ. ನಷ್ಟವಾಗಿದೆ ಎಂದು ತೋಟದ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಡಿಆರ್‌ಎಫ್‌ಓ ಜಗದೀಶ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಆನೆ ಕಾರ್ಯಪಡೆಗೆ ಇಲಾಖೆಯಿಂದ ಪ್ರತ್ಯೇಕ ವಾಹನಗಳಿಲ್ಲದ ಕಾರಣ ಅವರಿಗೆ ಸುದ್ದಿ ಮುಟ್ಟಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ. ಅರಣ್ಯ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಆನೆ ಕಾರ್ಯಪಡೆಗೆ ಒಂದು ವಾಹನವನ್ನು ನೀಡಬೇಕೆಂದು ಎಂ. ಅಶೋಕ್ ಮನವಿ ಮಾಡಿದರು. ಅಲ್ಲದೆ ಸುಮಾರು ಒಂದು ವರ್ಷದಿಂದ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ. ಯಡವಾರೆ ಗ್ರಾಮದ ಸುತ್ತಮುತ್ತ ಆನೆಗಳ ಹಾವಳಿ ಹೆಚ್ಚಾಗಿದ್ದು, ರೈತರಿಗೆ ದಿನನಿತ್ಯ ಕಷ್ಟ ಅನುಭವಿಸಬೇಕಾಗಿದೆ. ಅರಣ್ಯ ಇಲಾಖೆ ಇನ್ನಾದರೂ ಎಚ್ಚೆತ್ತು ಕೊಂಡು ಅರಣ್ಯ ಸುತ್ತ ಇರುವ ಟ್ರಂಚ್ ದುರಸ್ತಿ ಹಾಗೂ ರೈಲ್ವೆ ಬ್ಯಾರಿ ಕೇಡ್ ಕಾಮಗಾರಿಯನ್ನು ಮೇ ತಿಂಗಳ ಒಳಗೆ ಪೂರ್ಣ ಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಸೋಮವಾರ ಪೇಟೆ ರೈತ ಸಂಘದ ತಾಲೂಕು ಸಂಚಾಲಕ ಗರಗಂದೂರು ಲಕ್ಷ್ಮಣ್, ರೈತ ಸಂಘದ ಮುಖಂಡರಾದ ಅಡಿಕೇರಿ ಸುಬ್ಬಯ್ಯ ಹಾಜರಿದ್ದರು.

ನಾಳೆ ಶ್ರೀ ಸವಿತಾ ಮಹರ್ಷಿ ಜಯಂತಿ

ಮಡಿಕೇರಿ, ಫೆ.25– ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 'ಶ್ರೀ ಸವಿತಾ ಮಹರ್ಷಿ ಜಯಂತಿ' ಕಾರ್ಯಕ್ರಮವು ಫೆ.27 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಫೈನಲ್ ಪ್ರವೇಶಿಸಿದ ಚೇಂದಿರ, ಕೊಂಗಂಡ ತಂಡ

ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಇಂದು ತೆರೆ

ಪೊನ್ನಂಪೇಟೆ, ಫೆ.25– ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಫ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿರುವ ವಿರಾಜಪೇಟೆ ತಾಲೂಕಿನ ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಶನಿವಾರ ನಡೆದ ಸೆಮಿಫೈನಲ್‌ನಲ್ಲಿ ಸೆಣೆಸಾಡಿದ ಬಲಿಷ್ಠ ಚೇಂದಿರ ಮತ್ತು ಕೊಂಗಂಡ ತಂಡಗಳು ಗೆಲುವು ಸಾಧಿಸಿ ಫೈನಲ್ ಪ್ರವೇಶಿಸುವ ಆಸೆ ಈಡೇರಿಸಿಕೊಂಡಿದೆ. ಈ ಎರಡು ತಂಡಗಳು ಭಾನುವಾರ (ಫೆ.26) ಜರುಗಲಿರುವ ಫೈನಲ್ ಪಂದ್ಯದಲ್ಲಿ ವಿನ್ನರ್ಸ್ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ.

ಪ್ರಥಮ ಸೆಮಿ ಫೈನಲ್ ಪಂದ್ಯದಲ್ಲಿ ಚೇಂದಿರ ತಂಡವು ನಾಮೆರ ತಂಡವನ್ನು ತಂಡವನ್ನು 7–0 ಗೋಲುಗಳಿಂದ ಸೋಲಿಸಿ ಫೈನಲ್ ತಲುಪುವ ಕನಸನ್ನು ನನಸು ಮಾಡಿಕೊಂಡಿತು. ಆರಂಭದಲ್ಲೇ ಬಿರುಸಿನ ಆಟಕ್ಕೆ ಒತ್ತು ನೀಡಿದ ಚೇಂದಿರ ತಂಡದ ಆಟಗಾರರು ಎದುರಾಳಿಯ 'ಡಿ' ಆವರಣದೊಳಗೆ ನಿರಂತರವಾಗಿ ಲಗ್ಗೆ ಇಡುತ್ತಿತ್ತು ಪ್ರಥಮಾರ್ಧ ಆರಂಭಗೊಂಡ 3ನೇ ನಿಮಿಷದಲ್ಲಿ ಚೇಂದಿರ ತಂಡದ ಅತಿಥಿ ಆಟಗಾರ ಅಯ್ಯಪ್ಪ ಮಿಂಚಿನ ಗೋಲೊಂದು ಬಾರಿಸಿ ತಂಡದ ಖಾತೆ ತೆರೆದರು. ಇದರಿಂದ ಉತ್ಸುಕರಾದ ತಂಡದ ಆಟಗಾರರು ಉತ್ತಮ ಪಾಸ್ ಗಳ ಮೂಲಕ ಆಟದ ವೇಗವನ್ನು ಹೆಚ್ಚಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.



2ನೇ ಸೆಮಿ ಫೈನಲ್ ಪಂದ್ಯದಲ್ಲಿ ಕೊಂಗಂಡ ತಂಡ ತೀತಿಮಾಡ ತಂಡವನ್ನು 6–5 ಗೋಲುಗಳಿಂದ ಮಣಿಸಿ ಫೈನಲ್ ಪ್ರವೇಶಿಸಿತು. ಆರಂಭದಿಂದಲೇ ಸಮಬಲದ ಹೋರಾಟ ನಡೆಸಿದ ಉಭಯ ತಂಡಗಳು ಗೋಲು ಗಳಿಸುವ ಪ್ರಯತ್ನ ಮಾಡುತ್ತಿದ್ದಂತೆ ತೀತಿಮಾಡ ತಂಡಕ್ಕೆ ದೊರೆತ ಪೆನಾಲ್ಟಿ ಕಾರ್ನರ್ ಅನ್ನು ಸಮರ್ಥವಾಗಿ ಬಳಸಿಕೊಂಡ ತಂಡದ ಅತಿಥಿ ಆಟಗಾರ ಬೋಪಣ್ಣ 12ನೇ ನಿಮಿಷದಲ್ಲಿ ಗೋಲೊಂದನ್ನು ದಾಖಲಿಸಿ ಖಾತೆ ತೆರೆದರು. ಇದಾದ ಬಳಿಕ ಉತ್ತಮ ಪಾಸೊಂದನ್ನು ಬಳಸಿಕೊಂಡ ತಂಡದ ನಾಚಪ 35ನೇ ನಿಮಿಷದಲ್ಲಿ ಮಿಂಚಿನ ಫೀಲ್ಡ್ ಗೋಲೊಂದನ್ನು ಬಾರಿಸಿ ಗೋಲಿನ ಅಂತರವನ್ನು 2ಕ್ಕೆ ಏರಿಸಿದರು. ಇದರ ಸೇಡು ತೀರಿಸಿಕೊಳ್ಳಲು ಮತ್ತೆ ಬಿರುಸಿನ ಆಟಕ್ಕೆ ಒತ್ತು ನೀಡಿದ ಕೊಂಗಂಡ ತಂಡದ ಅತಿಥಿ ಆಟಗಾರ ರಾಯಲ್ ಅಯ್ಯಣ್ಣ 45ನೇ ಮತ್ತು 51ನೇ ನಿಮಿಷದಲ್ಲಿ ಗೋಲು ಬಾರಿಸಿ ಗೋಲಿನ ಅಂತರವನ್ನು ಸಮನಾಗಿಸಿದರು. ಇದರಿಂದ ದ್ವಿತೀಯಾರ್ಧದ ಅವಧಿ ಪೂರ್ಣಗೊಂಡ ವೇಳೆ ಪಂದ್ಯ ಡ್ರಾ ಗೊಂಡಿತು. ಇದರಿಂದಾಗಿ ಪಂದ್ಯದ ವಿಜಯ ನಿರ್ಣಯಕ್ಕಾಗಿ ಶೂಟ್ ಔಟ್ ಜಾರಿಗೊಳಿಸಿದಾಗ ಕೊಂಗಂಡ ತಂಡದ ಪರವಾಗಿ 4 ಮತ್ತು ತೀತಿಮಾಡ ತಂಡದ ಪರವಾಗಿ 3ಗೋಲುಗಳು ದಾಖಲಾದವು. ಇದರಿಂದ ಅಂತಿಮವಾಗಿ ಕೊಂಗಂಡ ತಂಡ 6–5 ಗೋಲುಗಳ ಅಂತರದಿಂದ ತೀತಿಮಾಡ ತಂಡವನ್ನು ಸೋಲಿಸಿತು. ಶೂಟ್ ಔಟ್‌ನಲ್ಲಿ ಕೊಂಗಂಡ ತಂಡದ ಪರವಾಗಿ ಕಾರ್ಯಪ್ಪ, ಪ್ರತೀಕ್ ಪೂವಣ್ಣ, ರಾಯಲ್ ಅಯ್ಯಣ್ಣ ಮತ್ತು ಧನುಷ್ ಗೋಲು ದಾಖಲಿಸಿದರೆ, ತೀತಿಮಾಡ ತಂಡದ ಪರವಾಗಿ ಬೋಪಣ್ಣ, ಮಂಜುನಾಥ್ ಮತ್ತು ಕಾರ್ಯಪ್ಪ ಗೋಲು ಹೊಡೆದರು.

ಭಾನುವಾರ (ಫೆ.26) ಮಧ್ಯಾಹ್ನ 2:30 ಗಂಟೆಗೆ ಫೈನಲ್ ಪಂದ್ಯ ಜರುಗಲಿದೆ. ಇದಕ್ಕೂ ಮೊದಲು ಪಂದ್ಯಾವಳಿಯ ತೃತೀಯ ಸ್ಥಾನದ ಬಹುಮಾನಕ್ಕಾಗಿ ಸೆಮಿಫೈನಲ್ಸ್‌ಗಳಲ್ಲಿ ಪರಾಭವಗೊಂಡ ನಾಮೆರ ಮತ್ತು ತೀತಿಮಾಡ ಕುಟುಂಬ ತಂಡಗಳ ನಡುವೆ ಪಂದ್ಯ ಜರುಗಲಿದೆ.

ವಿರಾಜಪೇಟೆಯ ಶಿವಕೇರಿಯ ಅಕ್ಕಚ್ಚಮ್ಮನ ಕೆರೆ ಅಭಿವೃದ್ಧಿಗೆ ಚಾಲನೆ

ವಿರಾಜಪೇಟೆ, ಫೆ.25– ಗ್ರಾಮಾಭಿವೃದ್ಧಿ ಯೋಜನೆಯಡಿ ಕೆರೆಗಳ ಪುನಶ್ಚೇತನಗೊಳಿಸುವ ಕಾರ್ಯ ಯಶಸ್ವಿಯಾಗಿರುವುದರಿಂದ ರಾಜ್ಯ ಸರಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಜನರಿಗೆ ನೀರಿನ ಸಮಸ್ಯೆಯಾಗದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಹಳೆಯ ಕೆರೆಗಳನ್ನು ಅಭಿವೃದ್ಧಿಗೊಳಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕಿ ಲೀಲಾವತಿ ತಿಳಿಸಿದ್ದಾರೆ.



ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಶಿವಕೇರಿಯಲ್ಲಿರುವ ಅಕ್ಕಚ್ಚಮ್ಮನ ಕೆರೆ (454ನೇ ನಮ್ಮೂರ ನಮ್ಮ ಕೆರೆ) ಪುನಶ್ಚೇತನ ಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಈ ಹಿಂದೆ ಕೆರೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದರು. ಅಂದಿನಿಂದಲೂ ರಾಜ್ಯದ ಎಲ್ಲೆಡೆ ಕೆರೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಸುಮಾರು 46 ವರ್ಷಗಳಿಂದ 150ಕ್ಕೂ ಹೆಚ್ಚು ಯೋಜನೆಗಳನ್ನು ಪ್ರಾರಂಭಿಸಿ ಅನುಕೂಲ ಕಲ್ಪಿಸಿದೆ ಎಂದರು.

ವಿರಾಜಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್.ಶಿವರುದ್ರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ ಎಲ್ಲಾ ಊರುಗಳಲ್ಲಿ ಸ್ವ ಸಹಾಯ ಸಂಘದ ಮೂಲಕ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಅದನ್ನು ಜನರು ಸದುಪಯೋಗಪಡಿಸಿಕೊಳ್ಳುವಂತಾಗಬೇಕು ಎಂದರು.

ಯೋಜನೆಂರು ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಬಾನಂಗಡ ಅರುಣ್ ಕುಮಾರ್ ಅವರು 454ನೇ ನಮ್ಮೂರ ನಮ್ಮ ಕೆರೆ ಪುನಶ್ಚೇತನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಅಕ್ಕಚ್ಚಮ್ಮನ ಕೆರೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಕೆ.ಸತೀಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವಿದ್ಯುತ್ ಸ್ಪರ್ಶ: ನವಿಲು ಸಾವು



ಭಾರತೀನಗರ, ಫೆ.25– ವಿದ್ಯುತ್ ಸ್ಪರ್ಶದಿಂದ ನವಿಲು ಸಾವನ್ನಪ್ಪಿರುವ ಘಟನೆ ಭಾರತೀನಗರ ಸಮೀಪದ ಅಂಬರಹಳ್ಳಿ ಗ್ರಾಮದಲ್ಲಿ ಜರುಗಿದೆ.

ಇದನ್ನು ಗಮನಿಸಿದ ಗ್ರಾಮದ ಯುವಕರು ಅರಣ್ಯ ಇಲಾಖೆಗೆ ವಿಚಾರ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಸಿದ್ದಪ್ಪ, ಗ್ರಾಮಸ್ಥರಾದ ಆನಂದ, ಯೋಗಾನಂದ, ಮಹೇಶ್, ಎ.ಜಿ.ಅರುಣ, ಸಚಿನ್, ಹರೀಶ್ ಸೇರಿದಂತೆ ಹಲವರಿದ್ದರು.

ದೊಡ್ಡಸಿದ್ದಮ್ಮ ನಿಧನ

ಭಾರತೀನಗರ, ಫೆ.25– ಇಲ್ಲಿಗೆ ಸಮೀಪದ ಕಾಡುಕೊತ್ತನಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ದೊಡ್ಡಸಿದ್ದಯ್ಯ ಅವರ ಪತ್ನಿ ದೊಡ್ಡ ಸಿದ್ದಮ್ಮ(82) ಶನಿವಾರ ನಿಧನರಾದರು. ಮೃತರು ತಾಪಂ ಮಾಜಿ ಸದಸ್ಯ ಡಿ.ಕೆಂಪರಾಜು ಸೇರಿದಂತೆ 6 ಮಂದಿ ಪುತ್ರರು, ನಾಲ್ವರು ಪುತ್ರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮದ ರುದ್ರಭೂಮಿಯಲ್ಲಿ ಭಾನುವಾರ ಬೆಳಗ್ಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



— ಬೇಬಿಬೆಟ್ಟದ ದನಗಳ ಜಾತ್ರೆಗೆ ತೆರೆ —

ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ



ಚಿನಕುರಳಿ, ಫೆ.25– ಇಲ್ಲಿಗೆ ಸಮೀಪದ ಪುರಾಣ ಪ್ರಸಿದ್ಧ ಬೇಬಿಬೆಟ್ಟದಲ್ಲಿ ಕಳೆದ 8 ದಿನಗಳಿಂದ ವಿಜೃಂಭಣೆಯಿಂದ ಜರುಗಿದ ಭಾರೀ ದನಗಳ ಜಾತ್ರೆಗೆ ಶನಿವಾರ ಸಂಜೆ ತೆರೆ ಬಿದ್ದಿತ್ತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ, ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಉತ್ತಮ ರಾಸುಗಳನ್ನು ಆಯ್ಕೆ ಮಾಡಿ ಜಾತ್ರಾ ಸಮಿತಿಯಿಂದ ಬಹುಮಾನ ವಿತರಿಸುವ ಮೂಲಕ ಜಾತ್ರೆಗೆ ತೆರೆ ಎಳೆಯಲಾಯಿತು.

ಎತ್ತು, ಹಸು ಹಾಗೂ ಹೋರಿಗಳ ವಿಭಾಗದಲ್ಲಿ ಉತ್ತಮ ರಾಸುಗಳಿಗೆ ಚಿನ್ನದ ಬಹುಮಾನ ವಿತರಿಸಲಾಯಿತು. ಎತ್ತುಗಳ ವಿಭಾಗದಲ್ಲಿ ಐದು ಮಂದಿಗೆ ತಲಾ 5 ಗ್ರಾಂ ಚಿನ್ನ, ಹಾಲು ಹಲ್ಲು ಜೋಡಿ ಕರುಗಳ ವಿಭಾಗ, 2 ಹಲ್ಲು ಜೋಡಿ ಎತ್ತುಗಳ ವಿಭಾಗ, 4 ಹಲ್ಲು, 6 ಹಲ್ಲುಗಳ ಜೋಡಿ ಎತ್ತುಗಳ ವಿಭಾಗದಲ್ಲಿ ತಲಾ 5 ಮಂದಿಗೆ ಚಿನ್ನದ ಬಹುಮಾನ ನೀಡಲಾಯಿತು. ವಿಶೇಷವಾಗಿ ಬಾಯಿ ಗೂಡಿದ ಎತ್ತುಗಳ ವಿಭಾಗದಲ್ಲಿ 7 ಮಂದಿ ರೈತರಿಗೆ ಬಹುಮಾನ ನೀಡಲಾಯಿತು. ಉಳಿದಂತೆ ಬೀಜದ ಹೋರಿಗಳು ಮತ್ತು ಜೋಡಿ ಕಡಸುಗಳ ಹಾಲು ಹಲ್ಲು, 2 ಹಲ್ಲು, 4 ಹಲ್ಲು, 6 ಹಲ್ಲು, ಬಾಯಿಗೂಡಿದ ಹೋರಿ, ಕಡಸುಗಳ ವಿಭಾಗದಲ್ಲಿ ತಲಾ 3 ಮಂದಿಗೆ ಬಹುಮಾನ ವಿತರಣೆ ಮಾಡಲಾಯಿತು. ಸ್ಪರ್ಧೆಯಲ್ಲಿದ್ದ ಎಲ್ಲಾ ರಾಸುಗಳಿಗೂ ಸಮಾಧಾನಕರ ಬಹುಮಾನವಾಗಿ ಒಂದು ಜೊತೆ ಬಕೆಟ್ ವಿತರಿಸಲಾಯಿತು.

ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ಬೇಬಿಬೆಟ್ಟದ ಜಾತ್ರೆಯನ್ನು ಎಲ್ಲರ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಲಾಗಿದೆ. ಸರ್ಕಾರ ನೆಚ್ಚಿಕೊಂಡು ಜಾತ್ರೆ ನಡೆಸಲು ಸಾಧ್ಯವಿಲ್ಲ. ಜಾತ್ರೆ ನಡೆಸಲು 40ರಿಂದ 50 ಲಕ್ಷದವರೆಗೆ ಹಣ ಖರ್ಚಾಗಲಿದೆ. ಎಲ್ಲಾ ಹಣವನ್ನು ಜಾತ್ರಾ ಸಮಿತಿ ಕ್ರೂಢೀಕರಿಸಿ ನಡೆಸಿದ್ದಾರೆ. ಜಾತ್ರೆ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಮುಂದಿನ ವರ್ಷದ ಬೇಬಿಬೆಟ್ಟದ ಜಾತ್ರೆಯನ್ನು ಮತ್ತಷ್ಟು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.

ತುಮಕೂರಿನಿಂದ ಆಗಮಿಸಿದ್ದ ಪಶು ವೈದ್ಯರು ಪಾರದರ್ಶಕವಾಗಿ ಉತ್ತಮ ರಾಸುಗಳನ್ನು ಆಯ್ಕೆ ಮಾಡಿದ್ದಾರೆ. ಬಹುಮಾನಕ್ಕೆ ಆಯ್ಕೆಯಾಗದ ರೈತರು ನಿರಾಸೆಗೆ ಒಳಗಾಗಬಾರದು ಎಂದರು. ಈ ವೇಳೆ ಜಾತ್ರೆ ಯಶಸ್ಸಿಗೆ ಸಹಕರಿಸಿದ ಸುತ್ತಮುತ್ತಲಿನ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿಗಳು, ಸೆಸ್ಕ್, ಅರಣ್ಯ, ಪೊಲೀಸ್ ಇಲಾಖೆ, ಪಶುಸಂಗೋಪನೆ, ಆರೋಗ್ಯ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ನೌಕರರು, ಸಿಬ್ಬಂದಿಗಳನ್ನು ಅಭಿನಂದಿಸಲಾಯಿತು.

ಸಮಾರಂಭದಲ್ಲಿ ಶ್ರೀಶಿವಬಸವಸ್ವಾಮೀಜಿ, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಎಂಡಿಸಿಸಿ ನಿರ್ದೇಶಕ ಚಲುವರಾಜು, ಯೂನಿಯನ್ ನಿರ್ದೇಶಕ ವಿ.ಎಸ್.ನಿಂಗೇಗೌಡ, ಫೆಡರೇಷನ್ ನಿರ್ದೇಶಕ ಮೋಹನ್, ತಹಸೀಲ್ದಾರ್ ಸೌಮ್ಯ, ತಾಪಂ ಇಓ ಲೋಕೇಶ್‌ಮೂರ್ತಿ, ಗ್ರಾಪಂ ಅಧ್ಯಕ್ಷರಾದ ಚಂದ್ರಶೇಖರಯ್ಯ, ಪಾಪಣ್ಣ, ಭವಾನಿ, ಶೃತಿ, ಸುಂಕಾ ತೊಣ್ಣೂರು ಗ್ರಾಪಂ ಅಧ್ಯಕ್ಷ ಮಹೇಶ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸೋಮಶೇಖರ್, ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಮೊಗಣ್ಣಗೌಡ, ಜಾತ್ರಾ ಸಮಿತಿ ಅಧ್ಯಕ್ಷ ನಾಗಣ್ಣ, ಎಂಜಿನಿಯರ್ ನಾಗೇಶ್, ಪಿಡಿಓ ನಾರಾಯಣ್, ಆರತಿಕುಮಾರಿ ಸೇರಿದಂತೆ ಹಲವರಿದ್ದರು.

ಕ್ರಿಮಿನಲ್ ಹಿನ್ನಲೆಯುಳ್ಳವರು ನರೇಂದ್ರಸ್ವಾಮಿ ಬೆಂಬಲಿಗರು: ಶಾಸಕ ಡಾ.ಕೆ.ಅನ್ನದಾನಿ ಆರೋಪ

ಮಳವಳ್ಳಿ, ಫೆ25– ತಾಲೂಕಿನಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳವರು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಬೆಂಬಲಿಗರಾಗಿದ್ದು, ಗಾಂಜಾ ಮಾರಾಟ ಸೇರಿದಂತೆ ಹಲವು ಕ್ರಿಮಿನಲ್ ಕೇಸ್‌ಗಳಲ್ಲಿ ಭಾಗಿಯಾಗಿದ್ದಾರೆ ಎಂದು ಶಾಸಕ ಡಾ.ಕೆ.ಅನ್ನದಾನಿ ಗಂಭೀರ ಆರೋಪ ಮಾಡಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಷ್ಟೇ ಅಲ್ಲದೇ ಭೂ ಮಾಫಿಯಾ, ಜಮೀನು ವಿಚಾರದಲ್ಲಿ ಬಡವರು ಹಾಗೂ ಸರ್ಕಾರಕ್ಕೆ ವಂಚಿಸುತ್ತಾ ಹಣ ಮಾಡುತ್ತಿದ್ದು, ಇವರಿಗೆ ನರೇಂದ್ರ ಸ್ವಾಮಿ ಕುಮ್ಮಕ್ಕು ಇದೆ. ಇವರಿಂದ ಒಂದು ಪಾಲು ನರೇಂದ್ರ ಸ್ವಾಮಿಗೂ ಹೋಗುತ್ತಿದ್ದು, 2008 ರಲ್ಲಿ ಅವರು ಘೋಷಿಸಿಕೊಂಡಿದ್ದ ಆಸ್ತಿ ಎಷ್ಟು? ಇದೀಗ ನಡೆಯಲಿರುವ ಚುನಾವಣೆಯಲ್ಲಿ ಅವರು ಘೋಷಿಸಿಕೊಳ್ಳುವ ಆಸ್ತಿ ಎಷ್ಟು ಎಂಬುದನ್ನು ತಾಳೆ ಹಾಕಿ ನೋಡಿದರೆ ಅವರು ಅಕ್ರಮವಾಗಿ ಹಣ ಮಾಡಿರುವುದು ಬಯಲಿಗೆ ಬರಲಿದೆ ಎಂದರು. ಇವರ ಹಾಗೂ ನನ್ನ ಆಸ್ತಿ ಸಂಬಂಧ ಸಮಗ್ರ ತನಿಖೆ ನಡೆಯಲಿ. ನಾನು ಎಂದೂ ಭ್ರಷ್ಟಾಚಾರ ಮಾಡಿಲ್ಲ. ಅಕ್ರಮವಾಗಿ ಹಣ ಸಂಪಾದಿಸಿಲ್ಲ. ನರೇಂದ್ರ ಸ್ವಾಮಿ ಅಧಿಕಾರದಲ್ಲಿದ್ದಾಗ ಅನೇಕ ಜೆಡಿಎಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿದ್ದಾರೆ. ನಾನಂತಹ ಕೀಳು ರಾಜಕಾರಣ ಎಂದೂ ಮಾಡಿದವನಲ್ಲ. ಸೋತರೂ ಬುದ್ದಿ ಬಾರದ ಅವರಿಗೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು. ಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ರವಿ, ಅಧ್ಯಕ್ಷ ಮಲ್ಲೇಗೌಡ, ಮುಖಂಡರಾದ ನಂದಕುಮಾರ್, ಪ್ರಭು, ನಾಗರಾಜು ಇತರರಿದ್ದರು.



ಕಾಂಗ್ರೆಸ್, ಜೆಡಿಎಸ್‌ನಿಂದ ಅಭಿವೃದ್ಧಿ ಶೂನ್ಯ



ಮಂಡ್ಯ, ಫೆ.25– ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಿವೆ. ಜನರ ಅಭಿವೃದ್ಧಿಗಾಗಿ ಯಾವ ಯೋಜನೆಗಳನ್ನು ನೀಡಿಲ್ಲ. ಕೇಂದ್ರ ಸರ್ಕಾರ ರೈತರ ಹಿತಕಾಯಲು ಅವರ ಖಾತೆಗೆ ಹಣ ಹಾಕುತ್ತಿದೆ. ವಿದ್ಯಾಸಿರಿ, ಯಶಸ್ವಿನಿ ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳು ಜನಪರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ಹೇಳಿದರು.

ತಾಲೂಕಿನ ಎಚ್.ಐ.ಕೋಡಿಹಳ್ಳಿಯಲ್ಲಿ ಆಯೋಜಿಸಿದ್ದ ಕೆರಗೋಡು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಮಂಡ್ಯದಲ್ಲಿ 7 ಬಿಜೆಪಿ ಶಾಸಕರನ್ನು ಗೆಲ್ಲಿಸುವ ಮೂಲಕ ಹೊಸ ಐತಿಹಾಸ ನಿರ್ಮಾಣಕ್ಕೆ ಸಂಕಲ್ಪಮಾಡಿ, ಡಬಲ್ ಇಂಜಿನ್ ಸರ್ಕಾರದಲ್ಲಿ ಶಾಸಕ ನಾರಾಯಣಗೌಡರು 1200ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಮಾಡಿಸುತ್ತಿದ್ದಾರೆ. ನಿಮ್ಮ ಕ್ಷೇತ್ರಗಳು ಅಭಿವೃದ್ಧಿಯಾಗದೇ ಉಳಿದಿವೆ ಎಂದು ಎಚ್ಚರಿಸಿದರು.

ಮುಖಂಡ ಅಶೋಕ್ ಜಯರಾಂ ಮಾತನಾಡಿ, ಅಸಾಧ್ಯಗಳನ್ನು ಪ್ರಧಾನಿ ಮೋದಿ ಮಾಡಿ ತೋರಿಸಿದ್ದಾರೆ. ಇಂದು ಭಾರತ ಅಭಿವೃದ್ಧಿಯತ್ತ ಸಾಗಿದೆ. 10 ವರ್ಷಗಳ ಹಿಂದೆ ನಮ್ಮ ಊರುಗಳಲ್ಲಿ ಸಣ್ಣ ರಸ್ತೆಯಾಗಬೇಕೆಂದರೆ 5 ಅಥವಾ 10, 20 ಲಕ್ಷ ರೂ. ಟೆಂಡರ್ ಕಾಯ್ದುಕೊಂಡು ಕೂರಬೇಕಿತ್ತು. ಇಲ್ಲಿ ತನಕ ನಮ್ಮನ್ನು ಆಳಿದ ಜೆಡಿಎಸ್, ಕಾಂಗ್ರೆಸ್‌ನ ಶಾಸಕರು ಮೂಲ ಸೌಲಭ್ಯಗಳಿಗಾಗಿ ಮನವಿ ಮಾಡಿದರೆ ನೆಪಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು ಎಂದು ನುಡಿದರು.

ಮಾ.11 ರಂದು ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಉದ್ಘಾಟಿಸಲು ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಅವರೊಂದಿಗೆ ರಾಷ್ಟ್ರ ಮತ್ತು ರಾಜ್ಯದ ಬಿಜೆಪಿ ನಾಯಕರು ಆಗಮಿಸಲಿದ್ದಾರೆ. ಅಭಿವೃದ್ಧಿ ಸಂಕಲ್ಪ ಮತ್ತಷ್ಟು ಸಾಗಲಿದೆ ಎಂದರು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ. ಅದೇ ರೀತಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಂಕಲ್ಪಮಾಡಿ, ಅಭಿವೃದ್ಧಿ ಕ್ಷೇತ್ರವನ್ನಾಗಿಸಲು ಮುಂದಾಗಿ ಎಂದು ಕೋರಿದರು.

ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್, ಉಪಾಧ್ಯಕ್ಷ ಡಾ.ಸದಾನಂದ, ಮಂಡ್ಯ ಗ್ರಾಮಾಂತರ ಅಧ್ಯಕ್ಷೆ ಸುಜಾತಾ, ಕೆರಗೋಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ಫಣೀಶ್, ಚಂದ್ರಣ್ಣ, ರಾಮಾಚಾರಿ, ಅಶೋಕ್, ಶಿವಕುಮಾರ್ ಆರಾಧ್ಯ, ವರದರಾಜ್, ರವಿ ಮತ್ತಿತರರಿದ್ದರು.

ರಸ್ತೆ, ಇತರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಚಾಮರಾಜನಗರ, ಫೆ25– ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಹಂತ –4 ರ ಯೋಜನೆಯಡಿ18.50 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.

ಚಾಮರಾಜನಗರದ ವಾರ್ಡ್ ಸಂಖ್ಯೆ 7 ರ ವ್ಯಾಪ್ತಿಯ ಮೂಡ್ಲುಪುರ ಹಾಗೂ ವಾರ್ಡ್ ಸಂಖ್ಯೆ 20 ರ ವ್ಯಾಪ್ತಿಯ ಮಾರುಕಟ್ಟೆ ಬಳಿ ಇಂದು ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಸಚಿವರು ಗುದ್ದಲಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಗರೋತ್ಥಾನ ಹಂತ 4ರ ಯೋಜನೆಯಡಿ ಚಾಮರಾಜನಗರ ನಗರಸಭೆಗೆ ಒಟ್ಟಾರೆ 40 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಶೇ.85 ರಷ್ಟು ಅಂದರೆ 34 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಹಾಗೂ ಇತರೆ ಕಾರ್ಯಕ್ರಮಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದರು. ಯೋಜನೆ ಕುರಿತು ಮಾಹಿತಿ ನೀಡಿದ ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ ಅವರು ನಗರೋತ್ಥಾನ ಯೋಜನೆಯಡಿ ವಿವಿಧ ಕಾಮಗಾರಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ವಿಕಲಚೇತನರ ವೈಯಕ್ತಿಕ ಹಾಗೂ ಸಮುದಾಯ ಕಾರ್ಯಕ್ರಮಗಳಿಗೆ 40 ಕೋಟಿ ರೂ ಪೈಕಿ ಶೇ 85 ರಷ್ಟು ಹಣವಾದ 34 ಕೋಟಿ ರೂ. ಗಳಿಗೆ ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.

ಬಿಡುಗಡೆಯಾದ ಅನುದಾನದಲ್ಲಿ ಶೇ.15 ರಷ್ಟು ಅಂದರೆ 6 ಕೋಟಿ ರೂ. ರಿಸರ್ವ್ ಫಂಡ್‌ನಲ್ಲಿ ಇರುತ್ತದೆ. ನಗರದ ಎಲ್ಲಾ ವಾರ್ಡುಗಳಲ್ಲಿ ರಸ್ತೆ, ಒಳ ಚರಂಡಿ ಕಾಮಗಾರಿಗೆ ಅನುದಾನ ನಿಗದಿಯಾಗಿದೆ ಎಂದು ನಗರ ಸಭೆ ಆಯುಕ್ತ ರಾಮದಾಸ್ ತಿಳಿಸಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ. ನಿಜಗುಣರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ, ನಗರಸಭಾ ಸದಸ್ಯರು, ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎಲ್ಲಾ ಬಡವರಿಗೂ ಸೂರು: ಸಚಿವ ಸೋಮಣ್ಣ

ಗುಂಡ್ಲುಪೇಟೆಯಲ್ಲಿ 670 ಮಂದಿ ನಿವೇಶನ ಹಂಚಿಕೆ, ಇನ್ನೂ 400 ನಿವೇಶನ ಹಂಚಲು ಸಿದ್ಧ

ಗುಂಡ್ಲುಪೇಟೆ, ಫೆ.25– ಬಡವರು ಮುಖ್ಯವಾಹಿನಿಗೆ ಬರಬೇಕು.ಯಾವುದೇ ಪಕ್ಷ ಭೇದವಿಲ್ಲದೆ ಎಲ್ಲ ಬಡಜನತೆಗೆ ಸೂರು ಒದಗಿಸುವುದು ಸರ್ಕಾರದ ತೀರ್ಮಾನವಾಗಿದ್ದು, ಆ ನಿಟ್ಟಿನಲ್ಲಿ ಸೌಲಭ್ಯ ಕಲ್ಪಿಸಿದೆ ಎಂದು ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಪಟ್ಟಣದ ಪುರಸಭಾ ಬಯಲು ರಂಗ ಮಂದಿರದಲ್ಲಿಂದು ಜಿಲ್ಲಾಡಳಿತ, ರಾಜೀವ್ ಗಾಂಧಿ ವಸತಿ ನಿಗಮ, ಕೊಳಗೇರಿ ಅಭಿವೃದ್ಧಿ ಮಂಡಳಿ, ಗುಂಡ್ಲುಪೇಟೆ ಪುರಸಭೆ ವತಿಯಿಂದ ಆಯೋಜಿಸಲಾಗಿದ್ದ ಮುಖ್ಯ ಮಂತ್ರಿಗಳ ನಗರ ನಿವೇಶನ ಯೋಜನೆಯಡಿ ಪುರಸಭೆ ವ್ಯಾಪ್ತಿಯ ವಸತಿ ರಹಿತ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.



ಬಡವರ ಕೆಲಸಕ್ಕೆ ಎಲ್ಲಾ ನೆರವು ಕೊಡುತ್ತೇವೆ. ಬಡಜನತೆಗೆ ವಸತಿ ಸೌಕರ್ಯ ನೀಡುವುದು ನಮ್ಮ ಆದ್ಯತೆಯಾಗಿದೆ. ಅದಕ್ಕಾಗಿಯೇ ಗುಂಡ್ಲುಪೇಟೆ ಪಟ್ಟಣದಲ್ಲಿ ವಸತಿ ರಹಿತರಿಗೆ 670 ನಿವೇಶನ ನೀಡುತ್ತಿದ್ದೇವೆ ಅಗತ್ಯಬಿದ್ದರೆ ಇನ್ನೂ 400 ನಿವೇಶನ ನೀಡಲು ಸಿದ್ಧ ಎಂದು ಸಚಿವರು ತಿಳಿಸಿದರು.

ಇಂದು ನಿವೇಶನ ಹಕ್ಕು ಪತ್ರ ಪಡೆದಿರುವ ಎಲ್ಲರೂ ಮನೆ ಕಟ್ಟಿಕೊಳ್ಳಬೇಕು. ಇದಕ್ಕಾಗಿ ಅಗತ್ಯ ಹಣಕಾಸಿನ ನೆರವು ನೀಡಲಾಗುತ್ತದೆ. ಬಡತನ ಯಾರಿಗೂ ಶಾಶ್ವತವಲ್ಲ. ಬಡವರ ಮಕ್ಕಳು ಗುಡಿಸಲಿನಲ್ಲೇ ಇರಬೇಕು ಎಂಬ ಕಾನೂನಿಲ್ಲ ಎಂದು ಅವರು ಹೇಳಿದರು.

ನಿವೇಶನ ಪಡೆದಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ನಿವೇಶನ ಪರಭಾರೆ ಮಾಡಬೇಡಿ. ಮನೆ ನಿರ್ಮಿಸಿಕೊಳ್ಳಲು ಇರುವ ಷರತ್ತುಗಳನ್ನು ತೆಗೆದು ಪ್ರಕ್ರಿಯೆ ಸರಳೀಕರಿಸಲಾಗಿದೆ. ನಿಜವಾದ ಬಡವರು, ಅರ್ಹರಿಗೆ ವಸತಿ ಯೋಜನೆ ತಲುಪಿಸುವುದು ನಮ್ಮ ಉದ್ದೇಶ ಎಂದು ಅವರು ತಿಳಿಸಿದರು.

ಶಾಸಕ ಸಿ.ಎಸ್. ನಿರಂಜನ್‌ಕುಮಾರ್ ಮಾತನಾಡಿ, ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಬಡವರಿಗೆ ನಿವೇಶನ ನೀಡುತ್ತಿದ್ದು, ಸಚಿವ ವಿ.ಸೋಮಣ್ಣ ಅವರಿಂದ ನಮ್ಮ ಜಿಲ್ಲೆಯಲ್ಲಿ ಅನೇಕ ಕೆಲಸಗಳಿಗೆ ವೇಗ ಸಿಕ್ಕಿದೆ ಎಂದು ಪ್ರಶಂಸಿದರು.

ಕಬಿನಿಯಿಂದ ಎಕ್ಸ್‌ಪ್ರೆಸ್‌ಲೈನ್ ಮೂಲಕ ಗುಂಡ್ಲುಪೇಟೆಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನವಾಗುತ್ತಿದ್ದು, ಇನ್ನು ಆರು ತಿಂಗಳ ಬಳಿಕ ದಿನದ 24 ಗಂಟೆಗಳ ಕಾಲವೂ ಕುಡಿಯುವ ನೀರು ಲಭ್ಯವಾಗುತ್ತದೆ. ಮುಖ್ಯಮಂತ್ರಿಗಳ ಅನುದಾನದಡಿ 18 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಇತರೆ ಮೂಲ ಸೌಕರ್ಯ ಕಾಮಗಾರಿ ನಡೆಯುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ತಿಳಿಸಿದರು.

ಪುರಸಭೆ ಅಧ್ಯಕ್ಷ ಪಿ.ಗಿರೀಶ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಿತ್ತೊಗೆಯಲು ಪಣತೊಟ್ಟು ಅನೇಕ ಅಭಿವೃದ್ಧಿ ಕೆಲಸಗಳಿಗೆ ಮುಂದಾದರು. ವಸತಿ ಹಂಚಿಕೆ ಬಗ್ಗೆ ಪ್ರಸ್ತಾಪಿಸಿದಾಗ ಕೂಡಲೇ 670 ಹಕ್ಕುಪತ್ರ ಸಿದ್ಧ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಚಿವರ ಕಾಳಜಿಯ ಫಲವಾಗಿಯೇ ಇಂದು ನಿವೇಶನ ಪಡೆಯಲು ಸಾಧ್ಯವಾಯಿತು ಎಂದರು.

ಸಚಿವರು ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದರು. ಉಪಾಧ್ಯಕ್ಷೆ ದೀಪಿಕ ಅಶ್ವಿನ್, ಪುರಸಭೆ ಸದಸ್ಯ ನಾಗೇಶ್, ರಾಜೀವ್‌ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ ಕೆ. ಅರುಣ್‌ಕುಮಾರ್ ಹಡಗಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿ ದೇವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಪುರಸಭೆ ಮುಖ್ಯಾಧಿಕಾರಿ ಹೇಮಂತ್‌ಕುಮಾರ್ ಇತರರಿದ್ದರು.

ಬಿಎಸ್ಪಿ ಬಗ್ಗೆ ಅಪಪ್ರಚಾರ ಮಾಡುವ ಕಾಂಗ್ರೆಸ್, ಬಿಜೆಪಿಯವರ ವಿರುದ್ಧ 5 ಕೋಟಿ ರೂ.ಮಾನನಷ್ಟ ಮೊಕದ್ದಮೆ

ಚಾಮರಾಜನಗರ, ಫೆ.25– ಚಾಮರಾಜನಗರ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಜನ ಸಮಾಜ ಪಕ್ಷ ಗೆಲ್ಲುವ ಮುನ್ಸೂಚನೆ ಇರುವುದರಿಂದ ಕ್ಷೇತ್ರಗಳಲ್ಲಿ ಪಕ್ಷದ ಬಗ್ಗೆ ಕಾಂಗ್ರೆಸ್, ಬಿಜೆಪಿಯವರು ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರ.ಮಹೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್ಪಿ ಬಗ್ಗೆ ಕಾಂಗ್ರೆಸ್, ಬಿಜೆಪಿಯವರು ಕೂಡಲೇ ಅಪಪ್ರಚಾರ ನಿಲ್ಲಿಸಬೇಕು. ಇಲ್ಲದಿದ್ದರೆ 5 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಿ ನ್ಯಾಯಾಲಯ ಕಟಕಟೆಯಲ್ಲಿ ನಿಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಕಳೆದ 30x40 ವರ್ಷಗಳಿಂದ ಜಿಲ್ಲೆಯಲ್ಲಿ ಬಹುಜನ ಪಕ್ಷ ಸದೃಢವಾಗಿದ್ದು, ಚಾಮರಾಜನಗರದಲ್ಲಿ ಬಿಎಸ್ ಪಿ ಗೆಲುವು ಖಚಿತವಾಗಿರುವುದರಿಂದ ಕಾಂಗ್ರೆಸ್, ಬಿಜೆಪಿಯವರು ಬಿಎಸ್ಪಿ ಅವರಿಗೆ ಹಣ ಕೊಟ್ಟಿದ್ದೇವೆ ಎಂದು ಕ್ಷೇತ್ರದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್‌ನವರಿಂದ ನಾವು ಯಾವುದೇ ಹಣ ಪಡೆದಿಲ್ಲ. ನಾವು ಸ್ವಂತ ಶಕ್ತಿಯಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ಬಿಜೆಪಿ ಕಾಂಗ್ರೆಸ್ ವದಂತಿಗಳಿಗೆ ಕಿವಿಗೊಡದಿರಿ. ಬಿಜೆಪಿ, ಕಾಂಗ್ರೆಸ್‌ನವರಿಗೆ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ನಮ್ಮ ಕಾರ್ಯಕರ್ತರನ್ನು ಕೊಂಡುಕೊಳ್ಳುವಷ್ಟು ದುಡ್ಡು ಇದೀಯಾ ಎಂದರು. ನಮಗೆ ಹಣ ಕೊಡುವವರು ಕೂಲಿಕಾರ್ಮಿಕರು, ಬಡವರು ಕೊಡುವ ಹಣದಿಂದ ಚುನಾವಣೆ ಮಾಡುತ್ತೇವೆ ಹೊರತು ಯಾರು ಕೊಡುವ ಎಂಜಲು ಕಾಸಿನಿಂದ ಅಲ್ಲ. ಕಾಂಗ್ರೆಸ್, ಬಿಜೆಪಿಯವರಿಗೆ ಕಾರ್ಪೊರೇಟ್ ಸಂಸ್ಥೆಗಳು ಹಣ ಕೊಡುತ್ತದೆ. ಚುನಾವಣೆ ಎಂದರೆ ಹಣ ಎನ್ನುವುದನ್ನು ಬದಲಾವಣೆ ಮಾಡಲು ಬಿಎಸ್‌ಪಿ ಬಂದಿದೆ. ಚುನಾವಣೆ ಎಂದರೆ ಸಿದ್ಧಾಂತ, ಪ್ರಜಾಪ್ರಭುತ್ವ, ಜನ, ಅಭಿವೃದ್ಧಿ, ಒಂದು ಸಮಸಮಾಜ ನಿರ್ಮಾಣ ಮಾಡುವುದನ್ನು ಜನತೆ ತಿಳಿಸಿ ರಾಜಕಾರಣ ಮಾಡಲು ಬಂದಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ತಾಲೂಕು ಅಧ್ಯಕ್ಷ ಅಮಚವಾಡಿ ಪ್ರಕಾಶ್, ಉಪಾಧ್ಯಕ್ಷ ಗಗನ್ ಚಂದ್ರಶೆಟ್ಟಿ, ಗ್ರಾಪಂ ಮಾಜಿ ಸದಸ್ಯ ಕಾಂತರಾಜ್ ಹಾಜರಿದ್ದರು.


ನಾಗಯ್ಯ ನಿಧನ

ಚಾಮರಾಜನಗರ, ಫೆ25– ಇಲ್ಲಿಗೆ ಸಮೀಪದ ವೆಂಕಟಯ್ಯನಛತ್ರ ಗ್ರಾಮದ ನಿವಾಸಿ ನಾಗಯ್ಯ(55) ಶನಿವಾರ ಸಂಜೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಭಾನುವಾರ) ಮಧ್ಯಾಹ್ನ 1 ಗಂಟೆಗೆ ಮೃತರ ತೋಟದಲ್ಲಿ ನಡೆಯಲಿದೆ.



ಮೈಸೂರು ಮಿತ್ರ ಭಾನುವಾರ 26 ಫೆಬ್ರವರಿ 2023

ಗಾಯತ್ರಿ ಚಿತ್ರಮಂದಿರದ ವ್ಯವಸ್ಥಾಪಕ ಪಾಲುದಾರ ಎಂ.ಟಿ.ರಾಮಚಂದ್ರ ನಿಧನ



ಮೈಸೂರು, ಫೆ.25– ಮೈಸೂರಿನ ಗಾಯತ್ರಿ ಚಿತ್ರಮಂದಿರದ ವ್ಯವಸ್ಥಾಪಕ ಪಾಲುದಾರು ಹಾಗೂ ಲಕ್ಷ್ಮೀಪುರಂ ನಿವಾಸಿ ಎಂ.ಟಿ.ರಾಮಚಂದ್ರ(76) ಅವರು ಶನಿವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಶ್ರೀಮತಿ ಆಶಾ ರಾಮಚಂದ್ರ, ಪುತ್ರ ಎಂ.ಆರ್.ರಾಜಾರಾಮ್, ಸೊಸೆ ಸೀಮಾ ರಾಜಾರಾಮ್, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ. ಇವರು ಕಾಳಿಕಾಂಬ ಕಮಟೇಶ್ವರಿ ಟ್ರಸ್ಟ್ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಲಕ್ಷ್ಮೀಪುರಂ ಪೊಲೀಸ್ ಠಾಣೆ ಎದುರಿನ ರಸ್ತೆಯಲ್ಲಿರುವ ನಿವಾಸದಲ್ಲಿ ಭಾನುವಾರ ಬೆಳಗ್ಗೆ 11.30ರವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಚಾಮುಂಡಿಬೆಟ್ಟ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಧು–ವರರ ವಸ್ತ್ರಾಭರಣಗಳ 'ಹೈ ಲೈಫ್ ಬ್ರೈಡ್ಸ್' ಫ್ಯಾಷನ್ ಎಗ್ಸಿಬಿಷನ್‌ಗೆ ಚಾಲನೆ



ಮೈಸೂರು, ಫೆ.25– ಸುಪ್ರಸಿದ್ಧ ವಧು–ವರರ ವಸ್ತ್ರಾಭರಣಗಳ 'ಹೈ ಲೈಫ್ ಬ್ರೈಡ್ಸ್' ಫ್ಯಾಷನ್ ಎಗ್ಸಿಬಿಷನ್‌ಗೆ ಶನಿವಾರ ಚಾಲನೆ ನೀಡಲಾಯಿತು.

ಮೈಸೂರಿನ ಎಂ.ಜಿ.ರಸ್ತೆಯಲ್ಲಿರುವ ರ್‍ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲ್‌ನಲ್ಲಿ ಆಯೋಜಿಸಿರುವ ಎರಡು ದಿನಗಳ 'ಹೈ ಲೈಫ್ ಬ್ರೈಡ್ಸ್' ಫ್ಯಾಷನ್ ಎಕ್ಸಿಬಿಷನ್‌ಗೆ ಉದಯೋನ್ಮುಖ ನಟಿ ತನಿಷ್ಕಾ ಶೆಟ್ಟಿ ಚಾಲನೆ ನೀಡಿದರು. ಫ್ಯಾಷನ್ ಎಗ್ಸಿಬಿಷನ್‌ನಲ್ಲಿ ಅತ್ಯಾಕರ್ಷಕ ವಿವಿಧ ಬಗೆಯ ವಿನ್ಯಾಸವುಳ್ಳ ಕರಕುಶಲ ವಸ್ತುಗಳು, ಹೈ ಬ್ರೈಡರ್ ಕೌಚರ್, ಆಭರಣಗಳು, ಕರಕುಶಲತೆಗಳ ಗ್ಲಿಟ್ಜ್, ಟ್ಯಾಂಟಲೈಸಿಂಗ್ ಟ್ಯೂನಿಕ್ಸ್, ಚಿಕ್ ಕೇಪ್‌ಗಳು, ಸಿಜ್ಲಿಂಗ್ ಸಿಲ್ಕ್‌ನಲ್ಲಿ ಸೆಲೆಬ್ರಿಟಿ ಸ್ಟೈಲ್ ಜಾಕೆಟ್‌ಗಳು ಮತ್ತು ಡ್ರೇಪ್‌ಗಳು, ಸಮಕಾಲೀನ ಕಟ್‌ಗಳ ಕ್ರೆಪ್, ನೀಲಿಬಣ್ಣದ ಪ್ರಿಂಟ್‌ಗಳು ಮತ್ತು ಮೋಡಿಮಾಡುವ ಕಸೂತಿಯೊಂದಿಗೆ ಅನುಗ್ರಹವನ್ನು ಸಂಯೋಜಿಸುವ ಸೂಕ್ತವಾದ ವಧುವಿನ ಉಡುಗೆಗಳು ಲಭ್ಯವಿವೆ. ಕಾರ್ಯಕ್ರಮದಲ್ಲಿ ಹೈ ಲೈಫ್ ನಿರ್ದೇಶಕ ಪ್ಯಾಟ್ರಿಕ್, ಸಂಯೋಜಕಿ ಶೋಮಿಕಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಯುಷ್ಮಾನ್ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆ ಲಭ್ಯ

ಸಮುದಾಯ ಆಧಾರಿತ ತಪಾಸಣಾ ಶಿಬಿರ ಉದ್ಘಾಟಿಸಿ ಶಾಸಕ ಎಲ್.ನಾಗೇಂದ್ರ



ಮೈಸೂರು, ಫೆ.25(ಪಿಎಂ)– ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಂಡು ಜನಸಾಮಾನ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆಯಬಹುದು ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು.

ಮೈಸೂರಿನ ಬಿಎಂಶ್ರೀ ನಗರದ ಅಂಬೇಡ್ಕರ್ ಜ್ಞಾನಲೋಕ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ದತ್ತೋಪಂತ್ ಥೆಂಗಡಿ ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿ ಮಂಗಳೂರು, ಮೈಸೂರು ಮೆಡಿಕಲ್ ಕಾಲೇಜು, ಸ್ವಾಮಿ ವಿವೇಕಾನಂದ ನ್ಯೂ ವಿಷನ್ ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮುದಾಯ ಆಧಾರಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ಮಾನ್ ಕಾರ್ಡ್ ಮಾಡಿಸಿ 5 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಸೇವೆ ಪಡೆದುಕೊಳ್ಳಬಹುದು. ಸಮುದಾಯ ಆಧಾರಿತ ಶಿಬಿರಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಮಾಡಿಕೊಳ್ಳಬೇಕು. ಜನತೆಯ ಆರೋಗ್ಯ ಸುಧಾರಣೆಗೆ ಈ ಶಿಬಿರಗಳು ಮಹತ್ವದ ಪಾತ್ರ ವಹಿಸಲಿವೆ. ಶಿಬಿರದಲ್ಲಿ ತಪಾಸಣೆಗೆ ಒಳಗಾಗುವ ಮೂಲಕ ಹೆಚ್ಚಿನ ಚಿಕಿತ್ಸೆ ಕಂಡು ಬಂದಲ್ಲಿ ಕೆಆರ್ ಆಸ್ಪತ್ರೆ, ಜಿಲ್ಲಾಸ್ಪತ್ರೆ, ಟ್ರಾಮಾ ಕೇರ್ ಸೆಂಟರ್, ಚೆಲುವಾಂಬ ಆಸ್ಪತ್ರೆಗಳಿಗೆ ಭೇಟಿ ನೀಡಿ, ಉತ್ತಮ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉತ್ತಮ ಸೇವೆಗಾಗಿ ಆರೋಗ್ಯ ಕ್ಷೇತ್ರದ ಬಿ.ಸವಿತಾ, ಗೋಪಾಲ್, ಮೇರಿ ಲೋಬೋ ಅವರನ್ನು ಸನ್ಮಾನಿಸಲಾಯಿತು. ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಹೆಚ್‌ಐವಿ ಪರೀಕ್ಷೆ ಇಎನ್‌ಟಿ ಪರೀಕ್ಷೆ ಸೇರಿದಂತೆ ಮೊದಲಾದ ತಪಾಸಣೆಗಳನ್ನು ನಡೆಸಲಾಯಿತು. ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮ್ಮದ್, ಪಿಕೆಟಿಬಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಲೋಕೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

LIC ಪಿಂಚಣಿ ಯೋಜನೆ 'ನ್ಯೂ ಜೀವನ್ ಶಾಂತಿ'

ಮೈಸೂರು, ಫೆ.25–ಈ ವರ್ಷದ ಜನವರಿಯಿಂದ ಭಾರತೀಯ ಸ್ಟೇಟ್ ಬ್ಯಾಂಕ್ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕು ಗಳು, ಗ್ರಾಹಕರ ಉಳಿತಾಯ ಖಾತೆ ಸೇರಿದಂತೆ ನಿಶ್ಚಿತ ಠೇವಣಿ ಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮವು ಸಹ ಇದೇ ಜನವರಿ 4ನೇ ತಾರೀಖಿನಿಂದ ಎಲ್‌ಐಸಿಯ ಜನಪ್ರಿಯ ಪಿಂಚಣಿ ಯೋಜನೆಯಾದ 'ನ್ಯೂ ಜೀವನ್ ಶಾಂತಿ' ಪಾಲಿಸಿಗೆ ಸುಮಾರು ಶೇ.1 ರಷ್ಟು ಬಡ್ಡಿದರವನ್ನು ಹೆಚ್ಚಿಸಿದೆ.

ಗ್ರಾಹಕ ಒಮ್ಮೆ ಹೂಡಿಕೆ ಮಾಡಿ, ತನ್ನ ಜೀವಿತಾವಧಿಯ ವರೆಗೂ ಪಿಂಚಣಿ ಪಡೆಯುವ ಯೋಜನೆಯಾಗಿದ್ದು, ಇದನ್ನು ಒಂಟಿಯಾಗಿ ಅಥವಾ ಜಂಟಿಯಾಗಿಯೂ ಪಡೆಯಬಹುದು.

ಕನಿಷ್ಠ 30 ವರ್ಷ ಗರಿಷ್ಠ 79 ವರ್ಷದ ವಯೋಮಾನ ದವರು ಈ ಪಾಲಿಸಿ ಪಡೆಯಲು ಅರ್ಹರಾಗಿರುತ್ತಾರೆ, ಹೂಡಿಕೆ ಮಾಡಿದ ದಿನದಂದು ನಿಗದಿಪಡಿಸಿದ ಪಿಂಚಣಿ ಹಣವನ್ನು ತನ್ನ ಬದುಕಿನುದ್ದಕ್ಕೂ ಪಡೆಯಬಹುದು. ಕನಿಷ್ಠ 1 ವರ್ಷದಿಂದ ಗರಿಷ್ಠ 12 ವರ್ಷದ ಮುಂದೂಡಿದ ಅವಧಿ ನಂತರ ಪಿಂಚಣಿ ಪಡೆಯಲು ಅವಕಾಶವಿರುತ್ತದೆ. ಪತಿ ಮತ್ತು ಪತ್ನಿ, ಇಬ್ಬರು ಜಂಟಿಯಾಗಿ ಪಾಲಿಸಿ ತೆಗೆದುಕೊಂಡರೆ ಪತಿ ನಿಧನದ ನಂತರ ಪತ್ನಿಯು ಸಹ ಅಷ್ಟೇ ಮೊತ್ತದ ಪಿಂಚಣಿಯನ್ನು ಪಡೆಯಬಹುದು ಅಥವಾ ತಾತಾ ಮತ್ತು ಮೊಮ್ಮಗ, ಮೊಮ್ಮಗಳು ಜಂಟಿಯಾಗಿ ಈ ಪಾಲಿಸಿಯನ್ನು ತೆಗೆದುಕೊಂಡರೆ ತಾತಾ ಕಾಲವಾದ ನಂತರ ಮೊಮ್ಮಗ, ಮೊಮ್ಮಗಳು ಸಹ ಅಷ್ಟೇ ಮೊತ್ತದ ಖಚಿತ ಪಿಂಚಣಿ ಪಡೆಯಬಹುದಾಗಿದೆ. ಕನಿಷ್ಠ 1.5 ಲಕ್ಷ ರೂ., ಗರಿಷ್ಠ ಎಷ್ಟು ಬೇಕಾದರೂ ಈ ಯೋಜನೆಯಲ್ಲಿ ತೊಡಗಿಸಬಹುದು. ಹೆಚ್ಚಿನ ವಿವರಗಳಿಗೆ ಬೂಕನಕೆರೆ ವಿಜೇಂದ್ರ ಮೊ.ನಂ.94480–26186, 80888–02206 ಅನ್ನು ಸಂಪರ್ಕಿಸಬಹುದು.

ಹಿಂದೆ ವಯಸ್ಸಾದವರನ್ನು ಮಕ್ಕಳು, ಮೊಮ್ಮಕ್ಕಳು ಆಸ್ಪತ್ರೆಗೆ ಕರೆ ತರುತ್ತಿದ್ದರು; ಈಗ ಅಜ್ಜ–ಅಜ್ಜಿ ಮಕ್ಕಳು, ಮೊಮ್ಮಕ್ಕಳ ಕರೆ ತರುತ್ತಿದ್ದಾರೆ

ಬದಲಾದ ಜೀವನ ಶೈಲಿಯಿಂದ ಚಿಕ್ಕ ವಯಸ್ಸಲ್ಲಿ ಹೃದಯಾಘಾತ ಹೆಚ್ಚಳದ ಬಗ್ಗೆ ಡಾ.ಸಿ.ಎನ್.ಮಂಜುನಾಥ್ ಆತಂಕ

ಮೈಸೂರು, ಫೆ.25(ಎಸ್‌ಪಿಎನ್)– ಇತ್ತೀಚಿನ ದಿನಗಳಲ್ಲಿ ಅವಿಭಕ್ತ ಕುಟುಂಬಗಳ ಸಂಖ್ಯೆ ಬೇರೆಬೇರೆ ಕಾರಣಗಳಿಗಾಗಿ ಕಡಿಮೆಯಾಗುತ್ತಿವೆ. ಸಹಜವಾಗಿ ಕುಟುಂಬಗಳಲ್ಲಿ ಒತ್ತಡ, ಆತಂಕ ಪರಿಸ್ಥಿತಿ ಹೆಚ್ಚಾಗುತ್ತಿವೆ. ಇದರಿಂದ ಭಾರತದಲ್ಲಿ ಹೃದಯಾಘಾತ, ಮಧುಮೇಹ, ರಕ್ತದೊತ್ತಡ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.

ಮೈಸೂರು ಶ್ರೀ ರಾಮಕೃಷ್ಣ ಪರಮಹಂಸ ವೃತ್ತದಲ್ಲಿ ಶ್ರೀ ರಾಮಕೃಷ್ಣ ಜಾತ್ರಾ ಮಹೋತ್ಸವ ಸಮಿತಿ, ಶ್ರೀ ರಾಮಕೃಷ್ಣ ಸೇವಾ ಸಂಘ ಮತ್ತು ವಿವೇಕ ಬಳಗ, ಶ್ರೀ ರಾಮಕೃಷ್ಣ ಸೇವಾ ಬಳಗ, ಶ್ರೀ ರಾಮಕೃಷ್ಣಾಶ್ರಮ ಹಾಗೂ ರಾಮಕೃಷ್ಣ ಸಾಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ಸಹಯೋಗದೊಂದಿಗೆ ಆಯೋಜಿಸಿದ್ದ ಜಾತ್ರಾ ಮಹೋತ್ಸವದ 5 ನೇ ದಿನದ ಕಾರ್ಯಕ್ರಮದಲ್ಲಿ 'ಜೀವನ ಶೈಲಿ ಕಾಯಿಲೆಗಳು' ವಿಷಯ ಕುರಿತು ಮಾತನಾಡಿದ ಅವರು, ಒಂದೇ ರೀತಿಯಲ್ಲಿ ಭಾರತ ನಾನಾ ಕಾಯಿಲೆಗಳ ರಾಜಧಾನಿಯಾಗುತ್ತಿರುವುದು ಬೇಸರ ಸಂಗತಿ ಎಂದರು.

ಭಾರತದಲ್ಲಿ ಒಂದು ಅಂದಾಜಿನ ಪ್ರಕಾರ 7 ಕೋಟಿ ಜನರು ಮಧುಮೇಹ ಕಾಯಿಲೆಯಿಂದ ಬಳುತ್ತಿದ್ದಾರೆ. ಇನ್ನು 7 ಕೋಟಿ ಮಂದಿ ಮಧುಮೇಹಕ್ಕೆ ಹತ್ತಿರದಲ್ಲಿದ್ದಾರೆ. ಇದಕ್ಕೆ, ಬದಲಾದ ಮನುಷ್ಯನ ಜೀವನ ಶೈಲಿ ಕಾರಣ. ಈ ಹಿಂದೆ ಹೃದಯ ಸಂಬಂಧಿ ಕಾಯಿಲೆಗಳು 60 ವರ್ಷ ಮೇಲ್ಪಟ್ಟವರಲ್ಲಿ ಕಾಣಿಸುತ್ತಿತ್ತು. ಅಂತಹವರನ್ನು, ಮಕ್ಕಳು, ಮೊಮ್ಮಕ್ಕಳು ಕರೆದುಕೊಂಡು ಆಸ್ಪತ್ರೆಗೆ ಬರುತ್ತಿದ್ದರು. ಬದಲಾದ ಕಾಲ ಘಟ್ಟಗಳಲ್ಲಿ ಹೃದಯಾಘಾತಕ್ಕೆ ಒಳಗಾದ ಮಕ್ಕಳು, ಮೊಮ್ಮಕ್ಕಳನ್ನು ಅಜ್ಜ–ಅಜ್ಜಿ ಇಲ್ಲವೇ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಇಂತಹ ಘಟನೆಗಳು ಸಮಾಜದಲ್ಲಿ ಕಡಿಮೆಯಾಗಬೇಕಾದರೆ ಶ್ರೀ ರಾಮಕೃಷ್ಣ ಪರಮಹಂಸ, ವಿವೇಕಾನಂದರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಚಿಕ್ಕ ಮಕ್ಕಳಲ್ಲಿ ಒತ್ತಡ: ಪ್ರಸ್ತುತ 50ರಿಂದ 55 ವರ್ಷ ಮೇಲ್ಪಟ್ಟರಲ್ಲಿ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡರೆ ಅದು ಅನುವಂಶೀಯ ಕಾಯಿಲೆಗಳ ಸಾಲಿಗೆ ಬರುವುದಿಲ್ಲ. ಆದರೆ, ಚಿಕ್ಕ ವಯಸ್ಸಿನಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಂಡರೆ ಅದು ಅನುವಂಶೀಯ ಕಾಯಿಲೆಗಳ ಸಾಲಿಗೆ ಬರುತ್ತದೆ. ಇದು ಬಲು ಅಪಾಯಕಾರಿ ಎಂದ ಅವರು, ಇತ್ತೀಚಿನ ಶಾಲಾ ಶಿಕ್ಷಣದಿಂದ ಚಿಕ್ಕ ಮಕ್ಕಳು ಒತ್ತಡದಲ್ಲಿ ಸಿಲುಕುತ್ತಿದ್ದಾರೆ. 'ಅಂಕ' ಆಧಾರಿತ ಪರೀಕ್ಷೆಗಳ ಬದಲು 'ಗ್ರೇಡ್' ಆಧಾರಿತ ಪರೀಕ್ಷೆಗಳ ಅಳವಡಿಸಿದರೆ ಉತ್ತಮ. ಅಲ್ಲದೆ, ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಪೋಷಕರು ಹೆಚ್ಚಿನ ಆಲೋಚನೆ ಮಾಡಿ ಒತ್ತಡಕ್ಕೆ ಸಿಲುಕುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚು ಒತ್ತಡಕ್ಕೊಳಗಾಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಇದು ಕುಟುಂಬದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಮಹಾತ್ಮರ ಪ್ರತಿಮೆ ಸ್ಥಾಪನೆ ಸಾರ್ಥಕವಾಗಲಿ: ದೊಡ್ಡ ದೊಡ್ಡ ನಗರಗಳಲ್ಲಿ ಮಹಾತ್ಮರ ಪ್ರತಿಮೆಗಳನ್ನು ಪ್ರತಿಷ್ಠಾಪಿಸುತ್ತೇವೆ. ಆದರೆ, ಅವರ ಉದಾತ್ತ ಸೇವೆ ಮತ್ತು ಆದರ್ಶಗಳನ್ನು ಯಾರೂ ಮೈಗೂಡಿಸಿಕೊಳ್ಳಲು ಮುಂದಾಗುತ್ತಿಲ್ಲ. ಇದರ ಮಹತ್ವ ತಿಳಿಯಲೆಂದೇ ವಿಧಾನಪರಿಷತ್ ಮಾಜಿ ಸದಸ್ಯರಾದ ಡಿ.ಮಾದೇಗೌಡರು ಮತ್ತು ಅವರ ತಂಡ ರಾಮಕೃಷ್ಣನಗರದಲ್ಲಿ ಶ್ರೀರಾಮಕೃಷ್ಣ ಪರಮಹಂಸರ 188ನೇ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಹಮ್ಮಿಕೊಂಡು ಬಡಾವಣೆಯಲ್ಲಿ ಆರೋಗ್ಯ, ಆಧ್ಯಾತ್ಮ ಹಾಗೂ ಭಾರತೀಯ ಪರಂಪರೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಇದು ನಗರದ ಬೇರೆ ಸ್ಥಳದಲ್ಲೂ ತ್ವರಿತವಾಗಿ ಆಗಬೇಕು ಎಂದು ಅಭಿಪ್ರಾಯಪಟ್ಟರು.

'ಸಂತಸ' ಮತ್ತು 'ಸಂತೋಷ'ದಿಂದ ಆರೋಗ್ಯ ವೃದ್ಧಿ: ಇತ್ತೀಚಿನ ಯುವಕರ ಜೀವನ ಶೈಲಿ ಸಂಪೂರ್ಣ ಬದಲಾಗಿದೆ. ಅವರು ಕುಳಿತಲ್ಲೇ ಸದಾ ಮೊಬೈಲ್ ಅಥವಾ ಕಂಪ್ಯೂಟರ್ ಆಪರೇಟರ್ ಮಾಡುತ್ತಿದ್ದಾರೆ. ಇದು ಹೃದಯ ಸಂಬಂಧಿ ಕಾಯಿಲೆಗಳಿಗೆ ಆಹ್ವಾನ ನೀಡಿದಂತೆ. ಅಲ್ಲದೆ, ನಗರ ಪ್ರದೇಶದಲ್ಲಿ ಕೆಲವರು ಅನಗತ್ಯ ಒತ್ತಡಕ್ಕೆ ಸಿಲುಕಿ ಸಾರ್ವಜನಿಕ ಸ್ಥಳದಲ್ಲಿ ಅನಗತ್ಯವಾಗಿ ವಾದ–ಪ್ರತಿವಾದಕ್ಕಿಳಿದು, ಒತ್ತಡಕ್ಕೆ ಸಿಲುಕುತ್ತಾರೆ. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ, ಸುತ್ತಮುತ್ತಲಿನವರ ಆರೋಗ್ಯದ ಮೇಲೂ ಪರಿಣಾಮ ಬೀರಲು ಕಾರಣರಾಗುತ್ತಾರೆ. ಹಾಗಾಗಿ ಪ್ರಸ್ತುತ ಸಮಾಜಕ್ಕೆ ಬೇಕಿರುವುದು 'ಸಂತಸ' ಮತ್ತು 'ಸಂತೋಷ'. ಇದು ಹಲವು ಕಾಯಿಲೆಗಳಿಗೆ ದಿವ್ಯೌಷಧಿ ಎಂದು ಸಲಹೆ ನೀಡಿದರು.

ನಮ್ಮೊಳಗಿನ ಕೋಪ ಒಳ್ಳೆಯದಲ್ಲ: ಈಗಿನ ಕೆಲಸದ ಒತ್ತಡದಲ್ಲಿ ಸಣ್ಣಪುಟ್ಟ ಘಟನೆಗಳಿಗೆ ಕೋಪಗೊಳ್ಳುವವರ ಸಂಖ್ಯೆ ಅಧಿಕ. ಇದು ಒಳ್ಳೆಯದಲ್ಲ. ಕೆಲಸದ ಒತ್ತಡ ಜಾಸ್ತಿಯಾದರೆ ಧ್ಯಾನ ಮಾಡಬೇಕು. ದೇಹದ ತೂಕ ಹೆಚ್ಚಾದರೆ ವ್ಯಾಯಾಮ ಮಾಡಬೇಕು. ಕೋಪ ಹೆಚ್ಚಾದರೆ ನಗಬೇಕು. ಅಂತೆಯೇ ಕಚೇರಿ, ಕಾರ್ಖಾನೆಗಳ ಮುಖ್ಯಸ್ಥರು, ಅಧಿಕಾರಿಗಳು ನಾನಾ ಕಾರಣಗಳಿಗೆ ಕೋಪಗೊಳ್ಳುವುದು ತರವಲ್ಲ ಎಂದು ಅಭಿಪ್ರಾಯಪಟ್ಟರು.

ಹಲವು ಕಾರಣ: ಹೃದಯಾಘಾತಕ್ಕೆ ಹಲವು ಕಾರಣಗಳಿವೆ. ಒಬ್ಬೊಬ್ಬರ ಹೃದಯಾಘಾತಕ್ಕೆ ಬೇರೆ ಬೇರೆ ಕಾರಣಗಳಿರುತ್ತವೆ. ಇತ್ತೀಚೆಗೆ ಶಿವಮೊಗ್ಗದಿಂದ ಒಬ್ಬರು ರೋಗಿ ನಮ್ಮ ಆಸ್ಪತ್ರೆಗೆ ಬಂದಿದ್ದರು. ಆ ರೋಗಿಗೆ ಹಲ್ಲು ನೋವು ವಿಪರೀತ ಇತ್ತು. ಅದಕ್ಕೆ ದಂತ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ನೋವು ಕಡಿಮೆಯಾಗಿಲ್ಲ. ನಂತರ ತಪಾಸಣೆ ಮಾಡಿ, ಆ ರೋಗಿ ಫ್ಯಾಮಿಲಿ ಬಗ್ಗೆ ಮಾಹಿತಿ ತಿಳಿದಾಗ ಇದೇ ರೀತಿ ಹಲ್ಲು ನೋವಿನಿಂದ ಬಳಲಿ ಆ ಮನೆಯಲ್ಲಿ ಮೂವರು ಹೃದಯಾಘಾತದಿಂದ ಮೃತಪಟ್ಟಿರುವ ಅಂಶ ತಿಳಿಯಿತು. ತಕ್ಷಣ ಅವರಿಗೆ ಆಂಜಿಯೋಗ್ರಾಮ್ ಮಾಡಿದಾಗ ಅವರ ಮಾತು ನಿಜವಾಯಿತು ಎಂದು ನಡೆದ ಘಟನೆಯನ್ನು ವಿವರಿಸಿದರು.

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಕ್ರಾಂತಿಯಿಂದ ದೇಶ ಪ್ರಗತಿಯು ಶರವೇಗದಲ್ಲಿ ಸಾಗುತ್ತಿದೆ. ಇದರ ಜೊತೆಗೆ ಶೇ.50 ಯುವಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇವರ ತಪಾಸಣೆಗೆ ಅಜ್ಜ–ಅಜ್ಜಿಯರ ಜೊತೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿರುವುದು ಹೃದಯ ಕಲಕುತ್ತಿದೆ. ಇಂತಹ ಸನ್ನಿವೇಶಗಳು ನಮ್ಮ ಆಸ್ಪತ್ರೆಯಲ್ಲಿ ಮಾಮೂಲಾಗಿದ್ದರೂ ಯುವಕರನ್ನು ಆ ಸ್ಥಿತಿಯಲ್ಲಿ ನೋಡುವುದು ಕಷ್ಟಕರ ಎಂದು ಕೆಲವು ಘಟನೆಗಳನ್ನು ವಿವರಿಸಿದರು.

ಪ್ರಸ್ತುತ ದೇಶದಲ್ಲಿ ಶೇ.50ರಿಂದ 60 ರಷ್ಟು ಮಂದಿ ತಮ್ಮ 'ವೃತ್ತಿ ಮತ್ತು ಜೀವನ' ಶೈಲಿ ಕಾಯಿಲೆಗಳಿಂದ ಸಾವಿಗೀಡಾಗುತ್ತಿದ್ದಾರೆ. ಇಂದು ಕೆಲಸ ಮಾಡುವವರಿಗಿಂತ ಮಾತನಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮಲ್ಲಿ ಕೆಲಸ ಮಾಡಿ ಸಾಯುವವರಿಗಿಂತ ನಿದ್ರೆ ಮಾಡದೇ ಅನಗತ್ಯ ಚಿಂತೆಗಳನ್ನು ಮೈಗೂಡಿಸಿಕೊಂಡು ಸಾಯುವವರ ಪ್ರಮಾಣ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಈ ವೇಳೆ ರಾಮಕೃಷ್ಣನಗರದ ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಕಲಾವಿದರಿಂದ ಭಜನಾ ಕಾರ್ಯಕ್ರಮ ಹಾಗೂ ವಾಸು ಬಡಾವಣೆಯ ರಂಜಿನಿ ಗಾನ ಕಲಾ ಶಾಲೆ ವತಿಯಿಂದ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ, ರಾಮಕೃಷ್ಣ ಸೇವಾ ಸಂಘದ ಅಧ್ಯಕ್ಷ ಎಂ.ಪಾಪೇಗೌಡ, ಕಾರ್ಯದರ್ಶಿ ದೊರೈರಾಜ್, ಸಂಚಾಲಕರಾದ ಬಸವಣ್ಣ, ಬಸವಲಿಂಗಪ್ಪ ಬಸವರಾಜ್, ಗೋಪಿನಾಥ್ ಉಪಸ್ಥಿತರಿದ್ದರು.



ಶ್ರೀ ರಾಮಕೃಷ್ಣ ಪರಮಹಂಸರ 188ನೇ ಜನ್ಮ ದಿನೋತ್ಸವ ಹಾಗೂ 3ನೇ ವರ್ಷದ ಶ್ರೀ ರಾಮಕೃಷ್ಣ ಜಾತ್ರಾ ಮಹೋತ್ಸವದ ಐದನೇ ದಿನದ ಕಾರ್ಯಕ್ರಮದಲ್ಲಿ ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಸುಯೋಗ ಆಸ್ಪತ್ರೆಯ ಅಧ್ಯಕ್ಷರು, ಹೃದ್ರೋಗ ತಜ್ಞರೂ ಆದ ಶ್ರೀ ರಾಮಕೃಷ್ಣ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ, ರಾಮಕೃಷ್ಣ ಸೇವಾಸಂಘದ ಅಧ್ಯಕ್ಷ ಎಂ.ಪಾಪೇಗೌಡ ಉಪಸ್ಥಿತರಿದ್ದರು.

> "ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ(ಒಂದನೇ ತರಗತಿ) ಅವಧಿ ಬೆಳಗ್ಗೆ 10ರಿಂದ 1 ಗಂಟೆಯವರೆಗೆ ವೇಳಾಪಟ್ಟಿ ನಿಗದಿಪಡಿಸಿದರೆ ಉತ್ತಮ. ವ್ಯಾಸಂಗದ ಬಗ್ಗೆ ಮಕ್ಕಳ ಮೇಲೆ ಅನಗತ್ಯ ಒತ್ತಡ ಹಾಕುವುದರಿಂದ ಚಿಕ್ಕ ವಯಸ್ಸಿನಿಂದಲೇ ದೇಹದಲ್ಲಿ ಆರೋಗ್ಯ ನಿರೋಧಕಗಳು ಕಡಿಮೆಯಾಗಿ, ಮುಂದೆ ಮಕ್ಕಳಲ್ಲಿ ಹೃದಯಾಘಾತಗಳು ಹೆಚ್ಚಾಗುವ ಸಂಭವವಿದೆ. ಇದರ ಬಗ್ಗೆ ಶಿಕ್ಷಣ ಇಲಾಖೆ ಗಂಭೀರವಾಗಿ ಚಿಂತಿಸಬೇಕು.
> -ಡಾ.ಸಿ.ಎನ್.ಮಂಜುನಾಥ್, ಹೃದ್ರೋಗ ತಜ್ಞರು.

'ಸಿಲ್ಕ್ ಇಂಡಿಯಾ' ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ



ಮೈಸೂರು, ಫೆ.25(ಜಿಎ)– ಅಭಿವೃದ್ಧಿ ಸಂಸ್ಥೆ ವತಿಯಿಂದ ಮೈಸೂರಿನ ವಿನೋಬಾ ರಸ್ತೆಯ ಸದರನ್ ಸ್ಟಾರ್ ಹೋಟೆಲ್‌ನಲ್ಲಿ ಆಯೋಜಿಸಿರುವ 10 ದಿನಗಳ 'ಸಿಲ್ಕ್ ಇಂಡಿಯಾ' ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಚಿತ್ರ ನಟಿ ಡಯಾನಾ ಉದ್ಘಾಟಿಸಿದರು.

ಮೇಳದಲ್ಲಿ ತಸ್ಸರ್ ರೇಷ್ಮೆ ಕ್ರೇಪ್, ಜಾರ್ಜೆಟ್, ಅರಿಣಿ, ಧರ್ಮಾವರಂ, ಕಾಂಚಿಪುರಂ, ರಾ ಸಿಲ್ಕ್ ಕೋಸಾ, ಕೊಲ್ಕತ್ತ ಢಾಕಾ ಸೇರಿದಂತೆ ಎಲ್ಲಾ ರೀತಿಯ ರೇಷ್ಮೆ ಸೀರೆಗಳು ಪ್ರದರ್ಶನಕ್ಕಿಡಲಾಗಿದೆ 1500 ರೂ. ನಿಂದ ಬೆಲೆ ಬಾಳುವ ರೇಷ್ಮೆ ಸೀರೆಗಳು ಮೇಳದಲ್ಲಿ ದೊರೆಯುತ್ತವೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿವಿಧ ಆಕರ್ಷಕ ವರ್ಣ, ವಿನ್ಯಾಸದ ಸೀರೆಗಳನ್ನು ಮಾರಾಟಕ್ಕಿಡಲಾಗಿದ್ದು, ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು 24ರಿಂದ ಮಾ.5 ರವರೆಗೂ ಬೆಳಗ್ಗೆ 10.30ರಿಂದ ರಾತ್ರಿ 8.30ರವರೆಗೆ ಮೇಳದಲ್ಲಿ ಪ್ರದರ್ಶಿಸಲಿದ್ದಾರೆ.

ಈ ವೇಳೆ ನಟಿ ಡಯಾನಾ ಮಾತನಾಡಿ, ಮೇಳದಲ್ಲಿ ಪ್ರದರ್ಶನಕ್ಕಿಡಲಾಗಿರುವ ರೇಷ್ಮೆ ಸೀರೆಗಳು ಉತ್ಕೃಷ್ಟ ಗುಣಮಟ್ಟದ್ದಾಗಿದೆ. ಮತ್ತೊಮ್ಮೆ ಕುಟುಂಬದವರೊಂದಿಗೆ ಭೇಟಿ ನೀಡಿ ಸೀರೆ ಖರೀದಿಸುತ್ತೇನೆ. ದೇಶದ ನಾನಾ ಭಾಗಗಳಲ್ಲಿ ನೇಕಾರರೇ ಸಿದ್ಧಪಡಿಸುವ ವೈವಿಧ್ಯಮಯ ರೇಷ್ಮೆ ಸೀರೆ ಮಾರಾಟ ಮತ್ತು ಪ್ರದರ್ಶನವನ್ನು ಒಂದೇ ವೇದಿಕೆಯಲ್ಲಿ ಅಭಿವೃದ್ಧಿ ಸಂಸ್ಥೆ ಆಯೋಜಿಸಿದ್ದು, ಮೇಳಕ್ಕೆ ಭೇಟಿ ನೀಡಿ ಎಂದರು.

ಅಭಿವೃದ್ಧಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಟಿ.ಅಭಿನಂದ್ ಮಾತನಾಡಿ, ದೇಶದ ನಾನಾ ಭಾಗದ 30 ಕ್ಕೂ ಹೆಚ್ಚು ರೇಷ್ಮೆ ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸಲಾಗುತ್ತಿದೆ. ಆ ಮೂಲಕ ನೇರವಾಗಿ ದೇಶದ ನೇಕಾರರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ಮಾಡಲಾಗುತ್ತಿದೆ. ಅದರಂತೆ ಮೈಸೂರಿನಲ್ಲಿ ಮದುವೆ ಸಮಾರಂಭವನ್ನು ಗಮನದಲ್ಲಿಟ್ಟುಕೊಂಡು 10 ದಿನಗಳ ಮೇಳವನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ ನಗರದ ಜನತೆ ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ 2021ರ ಮಿಸ್ ಗ್ಲಾಮರಸ್ ಕ್ವೀನ್ ಆಫ್ ಇಂಡಿಯಾ ತನಿಷ್ಕ ಮೂರ್ತಿ ಹಾಗೂ ಇತರರು ಇದ್ದರು. ಮಾಹಿತಿಗೆ ಮೊ. 8660714252 ಸಂಪರ್ಕಿಸಬಹುದು.

ಪಿಂಚಣಿಗಾಗಿ ಮುಂದುವರೆದ ನಿವೃತ್ತ ಶಿಕ್ಷಕರ ಪ್ರತಿಭಟನೆ

ಬೆಂಗಳೂರು, ಫೆ.25– ಪಿಂಚಣಿಗಾಗಿ ಆಗ್ರಹಿಸಿ ಅನುದಾನಿತ ಶಾಲಾ ಶಿಕ್ಷಕರ ಪ್ರತಿಭಟನೆ 141ನೇ ದಿನವಾದ ಇಂದೂ ಮುಂದುವರೆಯಿತು. ಗುರುವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು. ಈ ಹಿನ್ನೆಲೆಯಲ್ಲಿ ಇಂದು ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಿವೃತ್ತ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ. ಈಗಾಗಲೇ ಪ್ರಾಣ ಕಳೆದುಕೊಂಡಿರುವ ಶಿಕ್ಷಕರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇಂದು ಸಂತ ಶ್ರೀ ಸೇವಾಲಾಲ್ ಜಯಂತಿ

ಮೈಸೂರು, ಫೆ25– ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಳೆ(ಫೆ26) 'ಸಂತ ಶ್ರೀ ಸೇವಾಲಾಲ್ ಜಯಂತಿ' ಕಾರ್ಯಕ್ರಮ ಏರ್ಪಡಿಸಲಾಗಿದೆ ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮೇಯರ್ ಶಿವಕುಮಾರ್ ಸೇರಿದಂತೆ ಸ್ಥಳೀಯ ಶಾಸಕರು, ಸಂಸದರು, ನಿಗಮ ಮಂಡಳಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಇಂದು ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಮೈಸೂರು, ಫೆ.25–ಮೈಸೂರು–ಚಾಮರಾಜನಗರ ಜಿಲ್ಲಾ ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ, ಸನ್ಮಾನ ಹಾಗೂ ಸಾಧಕರಿಗೆ ಪುರಸ್ಕಾರ ಸಮಾರಂಭ ನಾಳೆ(ಫೆ.26) ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಮೈಸೂರಿನ ಮೈಸೂರು ವಿವಿ ಆವರಣದಲ್ಲಿರುವ ವಿಜ್ಞಾನ ಭವನದಲ್ಲಿ ನಡೆಯಲಿರುವ ಸಮಾರಂಭವನ್ನು ಸಂಸದ ಮೈಸೂರು–ಕೊಡಗು ಪ್ರತಾಪ್ ಸಿಂಹ ಉದ್ಘಾಟಿಸಲಿದ್ದು, ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಅನಾವರಣ ಮಾಡಿ, ಸಂಘದ ಸದಸ್ಯತ್ವಕ್ಕೆ ಚಾಲನೆ ನೀಡಲಿದ್ದಾರೆ. ಮಾಜಿ ಶಾಸಕ ಚಿಕ್ಕಣ್ಣ ವಾಲ್ಮೀಕಿ ಭಾವಚಿತ್ರ ಅನಾವರಣ ಮಾಡಲಿದ್ದು, ಮಾರನಾಯಕ ಭಾವಚಿತ್ರವನ್ನು ಶಾಸಕ ಅನಿಲ್ ಚಿಕ್ಕಮಾಧು ಅನಾವರಣ ಮಾಡುವರು. ಎಲ್.ಜಿ.ಹಾವನೂರು ಅವರ ಭಾವಚಿತ್ರವನ್ನು ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅನಾವರಣ ಮಾಡಲಿದ್ದು, ಮೇಯರ್ ಶಿವಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಸಾ.ರಾ.ಮಹೇಶ್, ತನ್ವೀರ್ ಸೇಠ್, ಪುಟ್ಟರಂಗಶೆಟ್ಟಿ, ಎನ್.ಮಹೇಶ್, ಎಲ್.ನಾಗೇಂದ್ರ, ಡಾ. ಯತೀಂದ್ರ ಸಿದ್ದರಾಮಯ್ಯ, ಆರ್.ನರೇಂದ್ರ, ಹರ್ಷವರ್ಧನ್, ಹೆಚ್.ಪಿ.ಮಂಜುನಾಥ್, ಅಶ್ವಿನ್ ಕುಮಾರ್, ಕೆ.ಮಹದೇವು, ನಿರಂಜನ್ ಕುಮಾರ್, ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ, ಸಿ.ಎನ್.ಮಂಜೇಗೌಡ, ಡಾ. ಡಿ.ತಿಮ್ಮಯ್ಯ, ಮಧು ಜಿ.ಮಾದೇಗೌಡ, ಪಾಲಿಕೆ ಸದಸ್ಯರಾದ ಎಂ.ಸತೀಶ್, ಲೋಕೇಶ್ ಪಿಯಾ, ಎಂ.ಎಸ್.ಶೋಭಾ, ರಂಗಸ್ವಾಮಿ, ಉಷಾ ನಾರಾಯಣ, ರವೀಂದ್ರ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಇಂದು ಗುರುವಂದನಾ ಕಾರ್ಯಕ್ರಮ

ಮಂಡ್ಯ, ಫೆ.25– ತಾಲೂಕಿನ ಸಾತನೂರು ಅಚೀವರ್ಸ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಫೆ.26ರಂದು ಬೆಳಗ್ಗೆ 10 ಗಂಟೆಗೆ 2003ನೇ ಸಾಲಿನ ಪಿಇಎಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ಪಿಇಎಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಹೆಚ್.ಎಸ್.ಮುದ್ದೇಗೌಡ ವಹಿಸಲಿದ್ದು, ಮದ್ದೂರು ತಾಲೂಕು ಕೆ.ಹೊನ್ನಲಗೆರೆಯ ಆರ್.ಕೆ.ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸಿ. ಸತೀಶ್ ಬಾಬು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಲಾಭಿಮಾನಿಗಳಿಗೆ ಮುದ ನೀಡಿದ 'ಮೇರಿ ಆವಾಜ್ ಹೈ ಪೆಹಚಾನ್ ಹೈ' ಸಂಗೀತ ಗಾಯನ



ಮೈಸೂರು, ಫೆ25(ಎಂಕೆ)– ಬಿಸಿಲಿನ ಬೇಗೆಗೆ ಬಸವಳಿದವರಿಗೆ ಮುದ ನೀಡಿದ ಸಂಗೀತ ಸುಧೆ.. ಕನ್ನಡ, ಹಿಂದಿ, ತೆಲುಗು ಚಲನಚಿತ್ರಗಳ ಸುಪ್ರಸಿದ್ಧ ಹಾಡುಗಳಿಗೆ ಕೇಳುಗರು ಫಿದಾ...!


ಮೈಸೂರು ವಿವಿ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ರೋಟರಿ ಮೈಸೂರು ಪೂರ್ವ ಆಯೋಜಿಸಿದ್ದ 'ಮೇರಿ ಆವಾಜ್ ಹೈ ಪೆಹಚಾನ್ ಹೈ' ನಿಧಿ–ಸಂಗ್ರಹ ಸಂಗೀತ ಕಾರ್ಯಕ್ರಮ ಕಲಾಭಿಮಾನಿಗಳಿಗೆ ರಸದೌತಣವನ್ನೇ ಉಣಬಡಿಸಿತು.

ಗಾಯಕರಾದ ಹೇಮಚಂದ್ರ ರಾಜು, ಸುಮ ಪ್ರಕಾಶ್, ರವಿಶಂಕರ್, ಹಾಲಪ್ಪ, ಅಶೋಕ್, ಸಿರಿ, ಮದನಾರಿ, ರೇಣು, ಲತಾ ಹೇಮಚಂದ್ರ ತಮ್ಮ ಸುಮಧುರ ಕಂಠದಿಂದ ಕೇಳುಗರ ಮನಗೆದ್ದರು. ಗಾಯಕ ಹೇಮಚಂದ್ರರಾಜು 'ಶಂಕರಾಭರಣಂ' ಚಿತ್ರದ 'ಓಂಕಾರ ನಾದನು' ಹಾಡನ್ನು ಹಾಡುವ ಮೂಲಕ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗಾಯಕರಾದ ರವಿಶಂಕರ್ ಮತ್ತು ಸುಮ ಪ್ರಕಾಶ್ 'ಘರೋಂಡಾ' ಹಿಂದಿ ಚಿತ್ರ 'ನಾಮ್ ಗುಮ್ ಜಾಯೇಗಾ' ಹಾಡು ಹಾಡಿದರೆ, ರವಿಶಂಕರ್ 'ಗಂಧದ ಗುಂಡಿ' ಚಿತ್ರದ 'ನಾವಾಡುವ ನುಡಿಯೇ ಕನ್ನಡ ನುಡಿ' ಹಾಡಿನ ಮೂಲಕ ಕನ್ನಡ ಕಂಪು ಪಸರಿಸಿದರು. ಗಾಯಕ ಹಾಲಪ್ಪ ಡಾ.ಪುನೀತ್ ರಾಜ್‌ಕುಮಾರ್ ಅಭಿನಯ 'ಪರಮಾತ್ಮ' ಚಿತ್ರದ 'ಪರವಶನಾದೆನು', '1920:ಈವಿಲ್ ರಿಟರ್ನ್ಸ್' ಹಿಂದಿ ಚಿತ್ರದ 'ಹೇ ಕುದೆ', 'ಅಲ ವೈಕುಂಠ ಪುರಂ ರಾಮುಲು' ತೆಲುಗು ಚಿತ್ರದ 'ಸಮಾಜವರಾಗಮ' 'ಕಳಂಕ್' ಹಿಂದಿ ಚಿತ್ರ 'ಕಳಂಕ್ ಟೈಟಲ್ ಸಾಂಗ್' ಹಾಗೂ 'ಬ್ರಹ್ಮಾಸ್ತ್ರ' ಹಿಂದಿ ಚಿತ್ರದ 'ಕೇಸರಿಯಾ' ಹಾಡುಗಳನ್ನು ಹಾಡಿ ಎಲ್ಲರನ್ನು ರಂಜಿಸಿದರು.

ಗಾಯಕಿ ರೇಣು 'ಕ್ವಾಲಾ' ಹಿಂದಿ ಚಿತ್ರದ 'ಘೋಡೆ ಪೆ ಸವಾರ್', ಗಾಯಕ ಅಶೋಕ್ 'ಕಾಂತಾರ' ಚಿತ್ರದ 'ಸಿಂಗಾರ ಸಿರಿಯೇ', 'ಬಡೆ ದಿಲ್‌ವಾಲಾ' ಹಿಂದಿ ಚಿತ್ರದ 'ಜೀವನ್ ಕೆ ದಿನ್' ಹಾಡುಗಳನ್ನು ಹಾಡಿದರು. ರವಿಶಂಕರ್ ಹಾಗೂ ಸುಮ ಪ್ರಕಾಶ್ 'ನಾ ನಿನ್ನ ಮರೆಯಲಾರೆ' ಚಿತ್ರದ 'ಎಲ್ಲೆಲ್ಲಿ ನೋಡಲಿ', 'ಕವಿರತ್ನ ಕಾಳಿದಾಸ' ಚಿತ್ರ 'ಓ ಪ್ರಿಯತಮ' ಹಾಡು ಸೇರಿದಂತೆ ಎಲ್ಲಾ ಗಾಯಕರು 20ಕ್ಕೂ ಹೆಚ್ಚು ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿ ಅಪಾರ ಮೆಚ್ಚುಗೆಗೆ ಪಾತ್ರರಾದರು.

ಇದೇ ವೇಳೆ ದೇಣಿಗೆ ನೀಡಿದವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು. ದೀಪ ಬೆಳಗಿಸಿದ ಹಿರಿಯ ಗಾಯಕಿ ಪುಷ್ಪಲತಾ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ವಲಯ–7ರ ಬಾಲಚಂದರ್, ವೆಂಕಟೇಶ್, ರೋಟರಿ ಮೈಸೂರು ಪೂರ್ವ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಲತಾಕುಮಾರ್ ಉಪಸ್ಥಿತರಿದ್ದರು.



ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಡಗಲಹುಂಡಿ ಗ್ರಾಮದ ಮಾಜಿ ಗ್ರಾಪಂ ಸದಸ್ಯ ಸಿದ್ದೇಗೌಡ, ಗ್ರಾಮದ ಮುಖಂಡರುಗಳಾದ ಮರೀಗೌಡ, ಪುಟ್ಟಸ್ವಾಮಿ, ಶಿವಲಿಂಗು, ವಿಧಿಗೌಡ, ಜವರೇಗೌಡ, ರಾಮೇಗೌಡ, ವಿಶ್ವ, ಚಾಮುಂಡೇಗೌಡ, ಸಣ್ಣಕ್ಕಿಗೌಡ, ಮಂಜುನಾಥ್, ಸ್ವಾಮಿ, ಪ್ರವೀಣ್, ಮಂಜು, ಸತೀಶ, ಶಿವು, ಪ್ರಕಾಶ್, ಸಿದ್ದರಾಜು, ಮಹೇಶ, ಸತೀಶ, ರವಿ ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಈ ವೇಳೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ, ಗೋಪಾಲಪುರ ಬಸವೇಗೌಡ, ನಗರತ್ಹಳ್ಳಿ ಚಿಕ್ಕಣ್ಣ, ಕಳ್ಳಿಪಾಳ್ಯ ರಮೇಶ್, ಸಾಲುಂಡಿ ರಾಜು, ಕೇರ್ಗಳ್ಳಿ ಶಿವಪ್ಪ, ಮೂಗನಹುಂಡಿ ಮಹದೇವ್ ಹಾಗೂ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

ಟೆಕ್ಕಿ ಪತ್ನಿ ಆತ್ಮಹತ್ಯೆ

ಮೈಸೂರು, ಫೆ.25– ಟೆಕ್ಕಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಮಂಚೇಗೌಡನ ಕೊಪ್ಪಲಿನಲ್ಲಿ ನಡೆದಿದೆ. ಮೂಲತಃ ನೆಲಮಂಗಲದ ಮೋನಿಷಾ(22) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಈಕೆ ನಂಜನಗೂಡಿನಲ್ಲಿರುವ ಐಟಿಸಿ ಕಂಪನಿ ಉದ್ಯೋಗಿ ಮಧುಸೂಧನ್ ಎಂಬಾತನನ್ನು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು.

ಮಂಚೇಗೌಡನ ಕೊಪ್ಪಲಿನಲ್ಲಿ ವಾಸವಿದ್ದು, ಶುಕ್ರವಾರ ಸಂಜೆ ಮನೆಯಲ್ಲೇ ಮೋನಿಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಮಿತ್ರ ಭಾನುವಾರ 26 ಫೆಬ್ರವರಿ 2023

ಒಂದನೇ ಪುಟದಿಂದ

ಮುಖಂಡರ ಸಭೆ ದಿಢೀರ್ ರದ್ದು

ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡಲು ಒಪ್ಪದ ಕುಮಾರಸ್ವಾಮಿ, ಹಾಸನದ ಬಿಜೆಪಿ ಶಾಸಕನನ್ನು ಎದುರಿಸಲು ಪಕ್ಷದ ಕಾರ್ಯಕರ್ತರೇ ಸಮರ್ಥರಿದ್ದಾರೆ. ಹೀಗಾಗಿ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಸನ ಕ್ಷೇತ್ರದ ಅಭ್ಯರ್ಥಿ ಅಂತಿಮಗೊಳಿಸುವ ವಿಚಾರವಾಗಿ ನಾಳೆ ಸಂಜೆ ಹಾಸನ ಜೆಡಿಎಸ್‌ನ 300 ಸಮಾನ ಮನಸ್ಕರ ಸಭೆ ಕರೆದು ಚರ್ಚಿಸುವುದಾಗಿ ಕುಮಾರಸ್ವಾಮಿ ಘೋಷಿಸಿದ್ದರು. ಅದರಂತೆ ಅವರು, 300 ಜನರಿಗೆ ಆಹ್ವಾನವನ್ನೂ ನೀಡಿದ್ದರು. ಈ ಸಭೆಗೆ ರೇವಣ್ಣ, ಭವಾನಿ, ಪ್ರಜ್ವಲ್, ಸೂರಜ್ ಮತ್ತು ಆಕಾಂಕ್ಷಿಯಾಗಿರುವ ಮಾಜಿ ಶಾಸಕ ದಿವಂಗತ ಹೆಚ್.ಎಸ್. ಪ್ರಕಾಶ್ ಪುತ್ರ ಸ್ವರೂಪ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಅವರನ್ನೆಲ್ಲಾ ಆಹ್ವಾನಿಲ್ಲ ಎಂಬುದನ್ನು ಕೂಡ ಕುಮಾರಸ್ವಾಮಿ ಬಹಿರಂಗವಾಗಿಯೇ ಹೇಳಿದ್ದರು. ಶತಾಯಗತಾಯ ಹಾಸನ ಕ್ಷೇತ್ರದ ಟಿಕೆಟ್ ಪಡೆಯಲೇಬೇಕು ಎಂದು ಹಠ ಹಿಡಿದಿರುವ ಭವಾನಿ, ನಾಳಿನ ಸಭೆಯಲ್ಲಿ ತಮ್ಮ ಬೆಂಬಲಿಗರೂ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕಳುಹಿಸಲು ಉದ್ದೇಶಿಸಿದ್ದು, ಒಂದು ವೇಳೆ ಅವರಿಗೆ ಸಭೆಯಲ್ಲಿ ಹಾಜರಾಗಲು ಅವಕಾಶ ದೊರೆಯದಿದ್ದರೆ, ಗೊಂದಲ ಉಂಟುಮಾಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿಗಳನ್ವಯ ಹೆಚ್.ಡಿ. ದೇವೇಗೌಡರ ಸೂಚನೆ ಮೇರೆಗೆ ನಾಳಿನ ಸಭೆಯನ್ನು ರದ್ದುಪಡಿಸಲಾಗಿದೆ. ಹಾಸನ ಟಿಕೆಟ್ ವಿಚಾರವಾಗಿ ಗರಂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಇಂದು ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದ ಪಂಚರತ್ನ ಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ವಿಧಾನಸಭಾ ಕ್ಷೇತ್ರದ ವಿಚಾರವಾಗಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ದುರಹಂಕಾರದ ಬಿಜೆಪಿ ಶಾಸಕರ ವಿರುದ್ಧ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮನವಿ

ಗೆಲ್ಲಿಸಬೇಕು. ಇದು ನನ್ನ ಮನವಿ ಎಂದು ಯಡಿಯೂರಪ್ಪ ಹೇಳಿದರು. ಯಡಿಯೂರಪ್ಪ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ ಎನ್ನುವ ಮೂಲಕ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್, ಆ ಮೂಲಕ ಸಂಖ್ಯಾಬಲ ಮತ್ತು ರಾಜಕೀಯವಾಗಿ ಪ್ರಬಲ ಸಮುದಾಯದ ಮತಗಳನ್ನು ತಮ್ಮ ಪರವಾಗಿ ಸೆಳೆಯಲು ಪ್ರಯತ್ನಿಸುತ್ತಿರುವ ನಡುವೆಯೇ ಯಡಿಯೂರಪ್ಪ ಪ್ರತಿಕ್ರಿಯೆ ಮಹತ್ವ ಪಡೆದುಕೊಂಡಿದೆ.

ವೀರಶೈವ-ಲಿಂಗಾಯತರು ರಾಜ್ಯದ ಜನಸಂಖ್ಯೆಯ ಶೇ 17 ರಷ್ಟಿದ್ದಾರೆ ಎಂದು ಅಂದಾಜಿಸಲಾಗಿದೆ ಮತ್ತು ಅವರು ಬಿಜೆಪಿಯ ಬಲಿಷ್ಠ ವೋಟ್ ಬ್ಯಾಂಕ್ ಆಗಿದ್ದಾರೆ. ಯಡಿಯೂರಪ್ಪ ಅವರು ಸಮುದಾಯದ ಪ್ರಬಲ ನಾಯಕನೆಂದೇ ಪರಿಗಣಿಸಲಾಗಿದೆ ಮತ್ತು ಸಮುದಾಯದ ಮೇಲೆ ಹಿಡಿತ ಹೊಂದಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಡಿಯೂರಪ್ಪ, ಶುಕ್ರವಾರ ಕರ್ನಾಟಕ ವಿಧಾನಸಭೆಯಲ್ಲಿ ತಮ್ಮ ವಿದಾಯ ಭಾಷಣ ಮಾಡಿದ್ದರು. ಈಗ ಬಿಜೆಪಿಯ ಉನ್ನತ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಅವರು, ವಿಧಾನಸಭೆಯಿಂದ ಹೊರಗೆ ಉಳಿದುಕೊಂಡು ರಾಜ್ಯದಾದ್ಯಂತ ಪ್ರವಾಸ ಮಾಡುವ ಮೂಲಕ ಪಕ್ಷವನ್ನು ಬಲಪಡಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದೇನೆ ಎಂಬ ತೃಪ್ತಿ ಮತ್ತು ಸಮಾಧಾನ ನನಗಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಈಗಾಗಲೇ ಹೇಳಿರುವಂತೆ ಸುಮಾರು ಐದಾರು ದಿನಗಳಲ್ಲಿ ಪ್ರವಾಸ ಕಾರ್ಯಕ್ರಮ ಆರಂಭವಾಗಲಿದೆ. ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ಕರ್ನಾಟಕದಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು. ಮೋದಿ ಮತ್ತು ಅಮಿತ್ ಶಾ ಅವರ ನಾಯಕತ್ವವು ನಮಗೆ ಆನೆಯ ಬಲವನ್ನು ನೀಡಿದೆ. ಆದರೆ, ಇತರ ಪಕ್ಷಗಳಿಗೆ ಪ್ರಬಲ ನಾಯಕತ್ವದ ಕೊರತೆಯಿದೆ. ಆದ್ದರಿಂದ ಬಿಜೆಪಿಗೆ ಉತ್ತಮ ಫಲಿತಾಂಶಗಳು ಖಚಿತ. ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನನ್ನ ಬಹುಕಾಲದ ಕನಸು ನನಸಾಗುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.

ಮೈಸೂರಲ್ಲಿ ಭಾರೀ ಪ್ರತಿಭಟನೆ

ಅವರನ್ನು ಮುಟ್ಟುವುದಕ್ಕೂ ಯಾರಿಂದಲೂ ಸಾಧ್ಯವಿಲ್ಲ. ಸಚಿವ ಅಶ್ವಥ್ ನಾರಾಯಣ ನೀಡಿರುವ ಹೇಳಿಕೆ ಮೂಢತನದ್ದಾಗಿದೆ. ಜವಾಬ್ದಾರಿಯಿಲ್ಲದ ವ್ಯಕ್ತಿಯಂತೆ ವರ್ತಿಸಿದ್ದಾರೆ. ಶೋಷಿತ ಸಮುದಾಯದ ಧೀಮಂತ ನಾಯಕರೊಬ್ಬರನ್ನು ಹತ್ಯೆ ಮಾಡಿ ಎಂದು ಬಹಿರಂಗವಾಗಿ ಹೇಳಿಕೆ ನೀಡುವುದು ಬಿಜೆಪಿಯ ಅನಾಚಾರದ ಸಂಸ್ಕೃತಿಯನ್ನು ತೋರ್ಪಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನಸಾಮಾನ್ಯರ ಪಾಡೇನು: ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ದಲಿತರು, ಹಿಂದುಳಿದ ವರ್ಗಗಳ ಪರವಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದು, ಜನಪರ ಆಡಳಿತ ನೀಡಿರುವ ಸಿದ್ದರಾಮಯ್ಯ ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಸಾರ್ವಜನಿಕವಾಗಿ ಟಿಪ್ಪು ಹೊಡೆದು ಹಾಕಿದಂತೆ ಇವರನ್ನು ಹೊಡೆದು ಹಾಕಿ ಎಂಬ ಹೇಳಿಕೆ ನೀಡಿರುವುದು ಖಂಡನೀಯ. ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ವಿಪಕ್ಷ ನಾಯಕ ಸ್ಥಾನದಲ್ಲಿರುವವರನ್ನು ಹೊಡೆದು ಹಾಕಿ ಎಂದು ಹೇಳಿರುವುದನ್ನು ನೋಡಿದರೆ ಇವರು ಜನಸಾಮಾನ್ಯರಿಗೆ ಯಾವ ರೀತಿಯ ರಕ್ಷಣೆ ನೀಡುತ್ತಾರೆ. ಸಂವಿಧಾನದ ವಿರುದ್ಧವಾಗಿರುವ ಇಂತಹವರು ಸಾರ್ವಜನಿಕ ಕ್ಷೇತ್ರದಲ್ಲಿರಲು ಯೋಗ್ಯರಲ್ಲ ಎಂದು ಅಭಿಪ್ರಾಯಪಟ್ಟರು.

ರೆಡ್ಡಿಗಳ ಪಾಡೇನಾಯಿತು: ಚಾಮರಾಜ ಕ್ಷೇತ್ರದ ಮುಖಂಡ ಕೆ.ಹರೀಶ್‌ಗೌಡ ಮಾತನಾಡಿ, ಸಚಿವ ಅಶ್ವಥ್ ನಾರಾಯಣ ವಿರುದ್ಧ ಬಿಜೆಪಿ ವರಿಷ್ಠರು ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಅವರ ವಿರುದ್ಧ ದೂರು ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಜಾತ್ಯಾತೀತ, ಧೀಮಂತ ನಾಯಕ, ಹುಟ್ಟು ಹೋರಾಟಗಾರರು. ಪ್ರಚೋದಿಸುವ ಹೇಳಿಕೆಗೆ ಆರ್‌ಎಸ್‌ಎಸ್ ಮೌನ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ತೊಡೆ ತಟ್ಟಿದ್ದ ರೆಡ್ಡಿಗಳ ಪಾಡೇನಾಯಿತು. ಹಾಗಾಗಿ ಸಿದ್ದರಾಮಯ್ಯನವರ ಬಗ್ಗೆ ಯೋಚನೆ ಮಾಡಿ ಮಾತನಾಡಬೇಕು. ಸಿ.ಟಿ.ರವಿ ಹೇಳಿಕೆಗಳು ಖಂಡನೀಯ. ಅಶ್ವಥ್‌ನಾರಾಯಣ್ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ನಾಲಿಗೆ ಮೇಲೆ ಹಿಡಿತವಿಲ್ಲ: ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಮಾತನಾಡಿ, ಆಳುವ ಪಕ್ಷಗಳ ನಾಯಕರು ಕೌರವರಾಗಿದ್ದಾರೆ. ನಾಲಗೆ ಮೇಲೆ ಹಿಡಿತವಿಲ್ಲ, ಬಂದೂಕು, ಬರ್ಜಿ ಹಿಡಿದು ಕೊಲ್ಲಬೇಕೆಂದು ಹೇಳುವವರನ್ನು ಚುನಾವಣೆಯಲ್ಲಿ ಮತಾಸ್ತ್ರದ ಮೂಲಕ ಸೋಲಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಇರುವುದು ಜನತೆಯ ಆಶೋತ್ತರಗಳನ್ನು ಈಡೇರಿಸಲು. ಆದರೆ, ಆಳುವ ನಾಯಕರು ಅದನ್ನು ಮೀರಿ ನಡೆಯುವುದು ಸರಿಯಲ್ಲ. ಸರ್ವಜನಾಂಗದ ಶಾಂತಿಯ ತೋಟವೆಂದು ಕರೆಸಿಕೊಂಡಿರುವ ಕರ್ನಾಟಕದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಅಸತ್ಯದ ಮಾತುಗಳಿಂದ ಕೊಲ್ಲುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಗಕ್ಕ ಗೂಬಕ್ಕ ಕಥೆಗಳನ್ನು ಹೇಳುತ್ತಿದ್ದಾರೆ. ಇವರನ್ನು ಮುಗಿಸಿ, ಅವರನ್ನು ಮುಗಿಸಿ ಎಂದು ಹೇಳುವ ಇವರನ್ನು ಚುನಾವಣೆಯಲ್ಲಿ ಜನರೇ ಮುಗಿಸುತ್ತಾರೆ. ತಮಗೆ ಬೇಕಾದಂತಹ ಚರಿತ್ರೆ, ಪುರಾಣಗಳನ್ನು ತಿರುಚುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಶೋಭೆ ತರುವಂತದ್ದಲ್ಲ. ಮುಂದಿನ ಚುನಾವಣೆ ಜನರ ಆಶೋತ್ತರಗಳನ್ನು ಈಡೇರಿಸುವ ದೃಷ್ಟಿಯಿಂದ ಬಹಳ ಮುಖ್ಯ ಪಾತ್ರವಹಿಸಲಿದೆ. ಜನಸಾಮಾನ್ಯರು ಬದುಕು ಸಾಗಿಸಲು ಕಷ್ಟಪಡುತ್ತಿದ್ದಾರೆ, ಸಾಹಿತಿಗಳು, ಬರಹಗಾರರು, ನಾಟಕಕಾರರು ಭಯ ಪಡುವಂತಾಗಿದೆ. ಸಿದ್ದರಾಮಯ್ಯ ತನ್ನ ನಡತೆ ಬಡವರ ಬಗ್ಗೆ ಇರುವ ಕಾಳಜಿಯಿಂದಾಗಿ ಎಲ್ಲಾ ವರ್ಗದ ಜನರನ್ನು ಸೆಳೆಯುತ್ತಿದ್ದಾರೆ. ಈ ಕಾರಣದಿಂದಲೇ ಬಿಜೆಪಿಗರಿಗೆ ಆತಂಕವಾಗುತ್ತಿದೆ. ಆದ ಕಾರಣ ಸಿದ್ದರಾಮಯ್ಯರ ಮೇಲೆ ಮುಗಿ ಬೀಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವ ನಾಯಕರು ಭ್ರಷ್ಟಾಚಾರದ ವಿರುದ್ಧ ಮಾತಾಡುತ್ತಾರೋ ಅವರನ್ನು ದೈಹಿಕವಾಗಿ ಮುಗಿಸಲು ಸಂಚು ನಡೆಯುತ್ತಿದೆ. ಈ ಹಿಂದೆ ಸಾಹಿತಿ ಎಂ.ಎಂ.ಕಲಬುರಗಿ, ಪತ್ರಕರ್ತೆ ಗೌರಿ ಲಂಕೇಶ್ ಮುಗಿಸಿದರು. ಈ ಇಬ್ಬರನ್ನು ಕೊಂದವರು ಯಾರೆಂದು ಗೊತ್ತಿದ್ದರೂ ಸುಮ್ಮನಿದ್ದಾರೆ. ಆದರೆ ಅವರ ಚಿಂತನೆಗಳನ್ನು ಕೊಲ್ಲಲು ಇವರಿಂದ ಸಾಧ್ಯವಿಲ್ಲ ಎಂದರು.

ಸಮಾವೇಶದಲ್ಲಿ ಪತ್ರಕರ್ತ ಟಿ.ಗುರುರಾಜ್ ಮಾತನಾಡಿ, ಅಶ್ವಥ್ ನಾರಾಯಣ, ಅನ್ನ ಭಾಗ್ಯ ಕೊಟ್ಟಂತಹ ಸಿದ್ದರಾಮಯ್ಯರ ಕೊಲ್ಲಲು ಕರೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಅಭಿಪ್ರಾಯಪಟ್ಟರು. ಮಾವಿನಹಳ್ಳಿ ಸಿದ್ದೇಗೌಡ ಮಾತನಾಡಿ, ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಸರ್ಕಾರ ಮಾಡುತ್ತಿರುವ ಬಿಜೆಪಿಗರು ಅನೈತಿಕ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಬಹಳ ಶಾಂತಿಯುತ ಪ್ರತಿಭಟನೆ ಮಾಡಿದೆ. ಇದೇ ಸಿದ್ದರಾಮಯ್ಯನವರು ನಮಗೆ ಕಲಿಸಿದ ಪಾಠ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ಜಿಪಂ ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಮಾಜಿ ಮೇಯರ್‌ಗಳಾದ ಅಯೂಬ್ ಖಾನ್, ಅನಂತ್, ನಾರಾಯಣ್, ಮೋದಾಮಣಿ, ಟಿ.ಬಿ.ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಪಾಲಿಕೆ ಸದಸ್ಯರಾದ ಜೆ.ಗೋಪಿ, ಹೆಚ್.ಎಂ.ಶಾಂತ ಕುಮಾರಿ, ರಜನಿ ಅಣ್ಣಯ್ಯ, ಶೋಭಾ ಸುನಿಲ್, ಪ್ರಧಾನ ಕಾರ್ಯದರ್ಶಿಗಳಾದ ಎಂ.ಶಿವಣ್ಣ, ಈಶ್ವರ್ ಚಕ್ಕಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಪ್ಪ, ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷ ಕೆ.ಎಸ್.ಶಿವರಾಂ. ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಸುಬ್ರಮಣ್ಯ, ಡಿ ನಾಗಭೂಷಣ್, ನಾಗೇಶ್, ಲೋಕೇಶ್ ಕುಮಾರ್ ಮಾದಾಪುರ, ಯೋಗೀಶ್ ಉಪ್ಪಾರ್, ಪ್ರಕಾಶ್ ಕುಂಬಾರ್, ರವಿ ನಂದನ್, ಹರೀಶ್ ರೆಡ್ಡಿ, ಮೊಗಣಾಚಾರಿ, ಕೆಂಡಗಣ್ಣ ಸ್ವಾಮಿ, ಶೋಭಾ, ಭವ್ಯ, ಕೆಪಿಸಿಸಿ ಲೀಗಲ್ ಸೆಲ್ ರಾಜ್ಯ ಕಾರ್ಯದರ್ಶಿ ಕವಿತಾ ಕಾಳೆ, ಛಾಯಾ, ಮಂಜುಳಾ ಮಂಜುನಾಥ್, ಎಂ.ಎ.ಕಮಲಾ ಅನಂತರಾಮು ಸೇರಿದಂತೆ ಹಲವರು ಭಾಗವಹಿಸಿದ್ದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನದ ಅಂಗವಾಗಿ

ರೈತರಿಗೆ ಸ್ಪ್ರೇಯರ್, ರೈತ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ



ಮೈಸೂರು, ಫೆ.25(ಎಂಟಿವೈ)– ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮೈಸೂರಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರೈತರು ಹಾಗೂ ರೈತ ಮಹಿಳೆಯರಿಗೆ ಕೃಷಿ ಪರಿಕರ ಹಾಗೂ ಹೊಲಿಗೆ ಯಂತ್ರ ವಿತರಿಸಲಾಯಿತು.

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್.ಮಹಾದೇವ ಸ್ವಾಮಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವರುಣಾ ಕ್ಷೇತ್ರದ 27 ರೈತರಿಗೆ ಬೆಳೆಗೆ ಔಷಧಿ ಸಿಂಪಡಿಸುವ ಸ್ಪ್ರೇಯರ್ ನೀಡಿದರೆ, ವರುಣಾ ಕ್ಷೇತ್ರದ ವಿವಿಧ ಗ್ರಾಮದ ಆಯ್ದ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.

ಬಳಿಕ ಎಲ್.ಆರ್.ಮಹಾದೇವಸ್ವಾಮಿ ಮಾತನಾಡಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜಕಾರಣದಲ್ಲಿ ದೊಡ್ಡ ಆಲದಮರವಿದ್ದಂತೆ. ಅವರ ನೆರಳಲ್ಲಿ ನಾವೆಲ್ಲಾ ಬೆಳೆಯುತ್ತಿದ್ದೇವೆ. ಅವರ ಜನ್ಮದಿನವನ್ನು ಪ್ರತಿ ವರ್ಷ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅವರಿಗೆ ರೈತರು ಹಾಗೂ ರೈತ ಮಹಿಳೆಯರ ಮೇಲೆ ಅಪಾರವಾದ ಕಾಳಜಿ ಇದೆ. ಈ ಹಿನ್ನೆಲೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ 27 ರೈತರಿಗೆ ಫಸಲಿಗೆ ಔಷಧ ಸಿಂಪಡಿಸುವ ಬ್ಯಾಟರಿ ಚಾಲಿತ ಸ್ಪ್ರೇಯರ್ ನೀಡಲಾಗಿದೆ ಅಲ್ಲದೆ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹೊಲಿಗೆ ಯಂತ್ರ ವಿತರಿಸಲಾಗಿದೆ ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ರಾಜಕೀಯ ಮುನ್ನೆಲೆಗೆ ತಂದಿದ್ದು ವರುಣಾ ವಿಧಾನಸಭಾ ಕ್ಷೇತ್ರ. ಕ್ಷೇತ್ರದಲ್ಲಿ ಬಿಜೆಪಿ ಗಟ್ಟಿಗೊಳಿಸುವಲ್ಲಿ ವಿಜಯೇಂದ್ರರ ಪಾತ್ರ ಬಹುಮುಖ್ಯವಾಗಿದೆ. ಕ್ಷೇತ್ರದ ಜನತೆ ಅವರ ಕೈ ಬಲಪಡಿಸಲು ಈಗಲೂ ಉತ್ಸುಕರಾಗಿದ್ದಾರೆ. ಯುವ ಸಮೂಹಕ್ಕೆ ಐಕಾನ್ ಆಗಿರುವ ವಿಜಯೇಂದ್ರರ ಮಾರ್ಗದರ್ಶನದಲ್ಲಿ ವರುಣಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂಬರುವ ದಿನಗಳಲ್ಲಿ ಯಡಿಯೂರಪ್ಪ ಅವರ ಆಶೀರ್ವಾದದೊಂದಿಗೆ ವಿಜೇಂದ್ರರ ಸೂಚನೆ ಮೇರೆಗೆ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.


ಕಾರ್ಯಕ್ರಮದಲ್ಲಿ ರೈತರಿಗೆ ಸ್ಪ್ರೇಯರ್ ವಿತರಿಸಿದ ಮೈಮುಲ್ ನಿರ್ದೇಶಕರೂ ಆದ ಬಿಜೆಪಿ ಮುಖಂಡ ಅಶೋಕ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ದೊಡ್ಡ ಶಕ್ತಿ. ಕಷ್ಟಕಾಲದಲ್ಲಿ ಬಿಜೆಪಿಯನ್ನು ಸಂಘಟಿಸಲು ಯಡಿಯೂರಪ್ಪರು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಅವರ ಶಕ್ತಿ ಏನು ಎಂದು ಎಲ್ಲರಿಗೂ ಗೊತ್ತು ನಾಲ್ಕು ದಶಕಗಳ ಕಾಲ ರಾಜಕೀಯ ಹೋರಾಟವನ್ನೇ ಮಾಡಿದ್ದಾರೆ. ಕಳೆದ ಎರಡು ದಿನದ ಹಿಂದೆ ಸದನದಲ್ಲಿ ವಿದಾಯದ ಭಾಷಣ ಮಾಡಿದಾಗ ಪಕ್ಷಾತೀತವಾಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗದಂತೆ ಮನವಿ ಮಾಡಿದ್ದಾರೆ. ಅವರ ಅನುಭವ ಸದನಕ್ಕೆ ಅವಶ್ಯವಿದೆ ಎಂಬ ಅಭಿಪ್ರಾಯವನ್ನು ಮಂಡಿಸಿದ್ದಾರೆ.

ನಾಲ್ಕು ಬಾರಿ ಮುಖ್ಯಮಂತ್ರಿಯಾದರೂ ನೆಮ್ಮದಿಯಾಗಿ ಆಡಳಿತ ನಡೆಸಲು ಸಾಧ್ಯವಾಗಲಿಲ್ಲ. ಕೊನೆ ಬಾರಿ ಮುಖ್ಯಮಂತ್ರಿಯಾದ ಆರಂಭದಲ್ಲೇ ಅತಿವೃಷ್ಟಿ ಎದುರಾಯಿತು. ಸಂಪುಟ ರಚಿಸಲು ಸಾಧ್ಯವಾಗದೇ ಒಂದು ತಿಂಗಳ ಕಾಲ ಒಬ್ಬರೆ ಓಡಾಡಬೇಕಾಯಿತು. ನಂತರ ಕೊರೊನಾ ಹಾವಳಿ. ಹೀಗೆ ಸಾಕಷ್ಟು ಅಡೆತಡೆ ಎದುರಾದರೂ ಭಾಗ್ಯಲಕ್ಷ್ಮಿ ಬಾಂಡ್, ಸೈಕಲ್ ನೀಡುವ ಕಾರ್ಯಕ್ರಮ, ರೈತರಿಗೆ ಪ್ರೋತ್ಸಾಹ ಧನ ಸೇರಿದಂತೆ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ತಮ್ಮ ಹೆಸರನ್ನು ಶಾಶ್ವತವಾಗಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮುಡಾ ಸದಸ್ಯೆ ಲಕ್ಷ್ಮೀದೇವಿ, ಗ್ರಾ.ಪಂ ಸದಸ್ಯ ಮಹದೇವ ಸ್ವಾಮಿ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಇಂದು ನಾಮಧಾರಿಗೌಡ ಸಂಘದ ಅಮೃತ ಮಹೋತ್ಸವ

ಇದೇ ವೇಳೆ ಸಮುದಾಯ ಕುರಿತ ಕೃತಿ ಬಿಡುಗಡೆ



ಮೈಸೂರು,ಫೆ.25(ಪಿಎಂ)– ಅಖಿಲ ನಾಮಧಾರಿಗೌಡ ಸಂಘಕ್ಕೆ 75 ವರ್ಷಗಳು ತುಂಬಿರುವ ಪ್ರಯುಕ್ತ ಫೆ.26ರಂದು ಅಮೃತ ಮಹೋತ್ಸವ ಉದ್ಘಾಟನಾ ಸಮಾರಂಭ ಮತ್ತು 'ನಾಮಧಾರಿಗೌಡರ ನೆಲೆನಾಡು' ಕೃತಿ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಪಿ.ಚನ್ನರೇವಣ್ಣ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಸರಸ್ವತಿಪುರಂನ 2ನೇ ಹಂತದ ಗಂಗೋತ್ರಿ ಬಡಾವಣೆಯಲ್ಲಿರುವ ಸಂಘದ ಅಖಿಲ ನಾಮಧಾರಿಗೌಡ ಬಾಲಕರ ವಿದ್ಯಾರ್ಥಿನಿಲಯದ ಆವರಣದಲ್ಲಿ ಸಮಾರಂಭ ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದು, ಇದೇ ವೇಳೆ ಪ್ರೊ.ಹೆಚ್.ಸಿ.ಲೋಹಿತಾಶ್ವ ಹುಲ್ಲಟ್ಟಿಯವರ 'ನಾಮಧಾರಿಗೌಡರ ನೆಲೆನಾಡು' ಕೃತಿಯನ್ನು ಶಾಸಕ ಸಾ.ರಾ.ಮಹೇಶ್ ಬಿಡುಗಡೆ ಮಾಡಲಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಂಘದ ವೆಬ್‌ಸೈಟ್ ಅನಾವರಣಗೊಳಿಸಲಿದ್ದು, ಮಾಜಿ ಸಚಿವರೂ ಆದ ಶಾಸಕ ಜಿ.ಟಿ.ದೇವೇಗೌಡ ಸಂಘದ ಲಾಂಛನ ಬಿಡುಗಡೆ ಮಾಡಲಿದ್ದಾರೆ. ಶಾಸಕ ಎಸ್.ಎ.ರಾಮದಾಸ್ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಶಾಸಕ ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ಯಶಸ್ವಿ ಎಸ್. ಸೋಮಶೇಖರ್, ಪಾಲಿಕೆ ಸದಸ್ಯೆ ಸಿ.ವೇದಾವತಿ, ಸಂಘದ ಮಾಜಿ ರಾಜ್ಯಾಧ್ಯಕ್ಷರಾದ ಡಿ.ಸುಂದರದಾಸ್, ಸಿ.ಜಿ.ನಾಗರಾಜು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

1948ರಲ್ಲಿ ಕೆಆರ್ ನಗರ ತಾಲೂಕು ಸಿದ್ದಾಪುರ ಗ್ರಾಮದ ದಿ.ದೇವದಾಸ್ ಸಂಘವನ್ನು ಅಸ್ತಿತ್ವಕ್ಕೆ ತಂದರು. ಮೂಲತಃ ರಂಗಭೂಮಿ ಕಲಾವಿದರಾದ ದೇವದಾಸ್ ಅವರು ಸಮಾಜವನ್ನು ಸಂಘಟಿಸಿ ಸಂಘಕ್ಕೆ ಭದ್ರಬುನಾದಿ ಹಾಕಿದರು. ಸಮುದಾಯದ ಸಮಾಜಸೇವಕರು, ದಾನಿಗಳು ಸೇರಿದಂತೆ ಮೊದಲಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಸ್ಮರಿಸುವ ಸದುದ್ದೇಶದಿಂದ ಇಡೀ ವರ್ಷ ಅಮೃತ ಮಹೋತ್ಸವದ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

'ಪ್ರವರ್ಗ 2ಎ'ಗೆ ಸೇರಿಸಬೇಕು: ನಾಮಧಾರಿಗೌಡ ಸಮುದಾಯವು ರಾಜ್ಯದ ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲ ಹಳ್ಳಿಗಳಲ್ಲಿ ಮಾತ್ರ ನೆಲೆಸಿದೆ. ಇಡೀ ರಾಜ್ಯದಲ್ಲಿ ಕೇವಲ 2 ಲಕ್ಷ ಜನಸಂಖ್ಯೆ ಹೊಂದಿದೆ. ಸಮುದಾಯವು ರಾಜ್ಯದಲ್ಲಿ 'ಪ್ರವರ್ಗ 3 ಎ'ಯಲ್ಲಿದ್ದು, 'ಪ್ರವರ್ಗ 2ಎ'ಗೆ ಸೇರಿಸಬೇಕೆಂಬುದು ನಮ್ಮ ಹಲವು ವರ್ಷಗಳ ಬೇಡಿಕೆ. ಜೊತೆಗೆ ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಗೆ ಸೇರ್ಪಡಿಸಬೇಕು. ಈ ಸಂಬಂಧ ಹಲವು ಮನವಿ ಸಲ್ಲಿಸಿದರೂ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಂಘದ ಉಪಾಧ್ಯಕ್ಷ ಪ್ರೊ.ಹೆಚ್.ಸಿ.ಲೋಹಿತಾಶ್ವ ಹುಲ್ಲಟ್ಟಿ, ಪದಾಧಿಕಾರಿಗಳಾದ ಟಿ.ರಾಧಾಕೃಷ್ಣ, ಎಂ.ಎಸ್.ಜಿನುಚಂದ್ರನ್, ಎಂ.ಎನ್. ಸೋಮಶೇಖರ್, ಜಯರಾಮ್, ನಟರಾಜ್ ಮತ್ತಿತರರು ಗೋಷ್ಠಿಯಲ್ಲಿದ್ದರು.



ಪಿರಿಯಾಪಟ್ಟಣದಲ್ಲಿ ಶನಿವಾರ ಪೂರ್ವಿಕ ಮೊಬೈಲ್ಸ್ ಮಳಿಗೆ ಪ್ರಾರಂಭವಾಯಿತು. ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ರೀಜನಲ್ ಸೇಲ್ಸ್ ಮ್ಯಾನೇಜರ್ ಸರವಣನ್, ಡೆಪ್ಯುಟಿ ರೀಜನಲ್ ಸೇಲ್ಸ್ ಮ್ಯಾನೇಜರ್ ಕರುಪ್ಪುಸಾಮಿ, ಅಸಿಸ್ಟೆಂಟ್ ರೀಜನಲ್ ಸೇಲ್ಸ್ ಮ್ಯಾನೇಜರ್ ಪ್ರಭಾಕರನ್ ಸೇರಿದಂತೆ ಇತರರು ಉಪಸ್ಥಿತರಿದ್ದಾರೆ.

ವಿಜಯನಗರ ನಾಲ್ಕನೇ ಹಂತದಲ್ಲಿ ಚಿರತೆ ಪ್ರತ್ಯಕ್ಷ

ನಿವಾಸಿಗಳಲ್ಲಿ ಆತಂಕ

ಮೈಸೂರು, ಫೆ.25(ಎಂಟಿವೈ)– ಮೈಸೂರಿನ ವಿಜಯನಗರದ ನಾಲ್ಕನೇ ಹಂತ ಅಮೂಲ್ಯನಗರದಲ್ಲಿ ಕಳೆದ 3 – 4 ದಿನಗಳಿಂದ ಚಿರತೆ ಓಡಾಡುತ್ತಿದ್ದು, ಇದರಿಂದ ಸ್ಥಳೀಯರು ಹಾಗೂ ಶಾಲಾ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

ಅಮೂಲ್ಯನಗರದ ಕೆಲ ಮನೆಗಳ ಮುಂದೆ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡುವ ಚಿರತೆ ಕಂಡು ಜನ ಭಯಭೀತರಾಗಿದ್ದಾರೆ. ಈ ಬಡಾವಣೆಯಲ್ಲಿ ಎರಡು ಶಾಲೆಗಳಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಭೀತರಾಗಿದ್ದಾರೆ. ಈ ಸಂಬಂಧ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ಚಿರತೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಡಿಸಿಎಫ್ ಬಸವರಾಜು ಪ್ರತಿಕ್ರಿಯಿಸಿ, ಪರಿಶೀಲಿಸಲು ಸಿಬ್ಬಂದಿಗಳನ್ನು ಕಳುಹಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಪರಿಸರ ಸ್ನೇಹಿ ಉತ್ಪನ್ನಗಳ ಬಳಕೆ ಬಗ್ಗೆ ಜಾಗೃತಿ ಜಾಥಾ



ಮೈಸೂರು,ಫೆ.25(ಪಿಎಂ)– ಮೈಸೂರಿನ ಪೋದಾರ್ ಇಂಟರ್‌ನ್ಯಾಷನಲ್ ಶಾಲೆ ವತಿಯಿಂದ ಪರಿಸರ ಸ್ನೇಹಿ ಉತ್ಪನ್ನಗಳ ಬಳಕೆಗೆ ಆದ್ಯತೆ ನೀಡುವ ಬಗ್ಗೆ ಶನಿವಾರ ಜಾಗೃತಿ ಜಾಥಾ ನಡೆಸಲಾಯಿತು. ವಿವಿ ಮೊಹಲ್ಲಾದ ಮಾತೃಮಂಡಳಿ ವೃತ್ತದಿಂದ ಕಾಳಿದಾಸ ರಸ್ತೆ ಮಾರ್ಗವಾಗಿ ಬಿಎಂ ಹೆಬಿಟೆಟ್ ಮಾಲ್‌ವರೆಗೆ ಶಾಲೆಯ 6ರಿಂದ 9ನೇ ತರಗತಿಯ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾ ನಡೆಸಿದರು. ಸಾವಯವ ಹತ್ತಿ ಬಟ್ಟೆ ಹಾಗೂ ಹಳೆಯ ಬಟ್ಟೆಗಳ ಮರುಬಳಕೆಗೆ ಆದ್ಯತೆ ನೀಡಬೇಕೆಂಬ ಬಗ್ಗೆ ಮಾಹಿತಿ ಇದ್ದ ಫಲಕಗಳನ್ನಿಡಿದು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು. ಹಲವು ಪೋಷಕರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಪ್ರಾಂಶುಪಾಲ ಕೃಷ್ಣ ಬಂಗೇರ ಜಾಥಾಗೆ ಚಾಲನೆ ನೀಡಿದರು.

ಇಂದು ಹಳೆ ಹಿಂದಿ ಚಿತ್ರಗೀತೆ ಗಾಯನ ಕಾರ್ಯಕ್ರಮ



ಮೈಸೂರು,ಫೆ.25(ಪಿಎಂ)– ಎಲ್.ಚಂದ್ರಶೇಖರ್ ಮತ್ತು ಪ್ರಸನ್ನಕುಮಾರ್ ನೇತೃತ್ವದ ಸ್ನೇಹಿತರ ತಂಡದ ವತಿಯಿಂದ ಫೆ26ರಂದು ಹಳೆ ಹಿಂದಿ ಚಿತ್ರಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಗೀತ ನಿರ್ದೇಶಕ ಎ.ಎಸ್.ಪ್ರಸನ್ನಕುಮಾರ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಶಾರದಾವಿಲಾಸ ಕಾಲೇಜು ಶತಮಾನೋತ್ಸವ ಭವನದಲ್ಲಿ ಅಂದು ಸಂಜೆ 5.30ರಿಂದ ರಾತ್ರಿ 9ರವರೆಗೆ ಗಾಯನ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಅತಿಥಿಗಳಾಗಿ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ನಿರ್ದೇಶನಾಲಯದ (ಹಾಸನ) ಆಯುಕ್ತ ಡಿ.ಎಂ.ಮಂಜುನಾಥ್ ಸೋಸಲೆ, ಉದ್ಯಮಿಗಳಾದ ರವೀಗೌಡ, ಎನ್.ನಂಜಪ್ಪ, ಕಾಂಗ್ರೆಸ್ ಮುಖಂಡ ಸುನೀಲ್ ಬೋಸ್, ಗೋಪಾಲಗೌಡ ಶಾಂತವೇರಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಶುಶ್ರುತ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

ನುರಿತ ವಾದ್ಯಗಾರರು ನೈಜವಾಗಿ ನುಡಿಸುವ ಸಂಗೀತದೊಂದಿಗೆ (ಲೈವ್ ಮ್ಯೂಸಿಕ್) ಗಾಯಕರು ಹಾಡುಗಳನ್ನು ಸಾದರಪಡಿಸಲಿದ್ದಾರೆ. ಎಲ್.ಚಂದ್ರಶೇಖರ್, ಸುಭಾಷ್, ರೇಖಾ, ದೇವಿಕಾ, ಪುಷ್ಪಲತಾ, ಸುಮಾ, ಜಾಯ್ಸ್, ಗುರುರಾಜ್ ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ. ವಾದ್ಯವೃಂದದಲ್ಲಿ ದೀಪಕ್ ಜಯಶೀಲನ್, ಆರ್.ರಘುನಾಥ್, ರವಿಕಿರಣ್, ನೀತುನಿನಾದ್, ಸಗಾಯ್ ರಾಜ್, ವಿನಯ್, ರವಿಕುಮಾರ್, ಮಥ್ಯಾಸ್, ಆಂಡ್ರ್ಯೂಸ್ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು. ಹವ್ಯಾಸಿ ಗಾಯಕರಾದ ಎಲ್.ಚಂದ್ರಶೇಖರ್, ಡಾ.ರೇಖಾ, ದೇವಿಕಾ, ನಿರೂಪಕ ಸಮೀಉಲ್ಲಾ ಗೋಷ್ಠಿಯಲ್ಲಿದ್ದರು.

ವಿದ್ಯುತ್ ಗುತ್ತಿಗೆದಾರರ ಸಂಘದ ಚುನಾವಣೆ

ಮೈಸೂರು, ಫೆ.25–ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಮೈಸೂರು ಜಿಲ್ಲಾ ಸಮಿತಿ ಚುನಾವಣೆ ಮಾರ್ಚ್ 19ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಎಂ.ಗಿರೀಶ್ ಕುಮಾರ್ ತಿಳಿಸಿದ್ದಾರೆ.

ಇಂದು ದಕ್ಷಿಣ ಭಾರತದ ಯೋಗಾಸನ ಸ್ಪರ್ಧೆ

ಮೈಸೂರು, ಫೆ.25– ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ವತಿಯಿಂದ ಅಂತರರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಮೈಸೂರು ಯೋಗ ಒಕ್ಕೂಟದ ಸಹಯೋಗದೊಂದಿಗೆ ನಾಳೆ(ಫೆ.26) ಬೆಳಗ್ಗೆ 11 ಗಂಟೆಗೆ 'ದಕ್ಷಿಣ ಭಾರತದ ಯೋಗಾಸನ ಸ್ಪರ್ಧೆ' ಆಯೋಜಿಸಲಾಗಿದೆ.

ಭೂಮಿ ನೀಡಿದ ರೈತರ ಕುಟುಂಬಕ್ಕೆ

ಉದ್ಯೋಗ ನೀಡಲು ಕಾರ್ಖಾನೆಗಳಿಗೆ ಮಾ.8ರ ಗಡುವು; ತಪ್ಪಿದರೆ ಬೀಗ

● ರೈತ ಸಂಘ ಎಚ್ಚರಿಕೆ ● ನಂ.ಗೂಡು ತಾಂಡ್ಯ–ಅಡಕನಹುಂಡಿ ಕೈಗಾರಿಕಾ ಪ್ರದೇಶದ 4 ಕಂಪನಿಗಳ ವಿರುದ್ಧ ಕರಾರಿನಂತೆ ಉದ್ಯೋಗ ನೀಡದ ಆರೋಪ

ಮೈಸೂರು,ಫೆ.25(ಪಿಎಂ)– ನಂಜನಗೂಡು ತಾಲೂಕು ತಾಂಡ್ಯ ಮತ್ತು ಅಡಕನಹಳ್ಳಿಹುಂಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಭೂಮಿ ನೀಡಿದ ರೈತರ ಕುಟುಂಬಕ್ಕೆ ಆಯಾಯ ಕಂಪನಿಗಳು ಕರಾರಿನಂತೆ ಉದ್ಯೋಗ ನೀಡದೇ ಸಬೂಬು ಹೇಳುತ್ತಿದ್ದು, ಮಾ.8 ರೊಳಗೆ ಉದ್ಯೋಗ ನೀಡಲು ಕ್ರಮ ವಹಿಸದಿದ್ದರೆ ಸದರಿ ಕಾರ್ಖಾನೆಗಳಿಗೆ ಬೀಗ ಜಡಿಯಲಾಗುವುದು ಎಂದು ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಕಾರ್ಖಾನೆ ಸ್ಥಾಪನೆಗೆ ಭೂಮಿ ನೀಡಿದ್ದಕ್ಕೆ ಪ್ರತಿಯಾಗಿ ಸರ್ಕಾರದ ನೀತಿ ಅನ್ವಯ ಪ್ರತಿ ಸರ್ವೇ ನಂಬರ್‌ಗೆ ಒಂದು ಉದ್ಯೋಗ ನೀಡಬೇಕೆಂಬ ಕರಾರು ಆಗಿದೆ. ಆದರೂ ಮೆ.ಸ್ಪಾರ್ಕ್ ಮಿಂಡಾ, ರುಚಾ ಇಂಜಿನಿಯರಿಂಗ್, ಪಾರ್ಲೆ ಆಗ್ರೋ ಮತ್ತು ಯುಬಿ ಕಂಪನಿಗಳು ಭೂಮಿ ನೀಡಿದ ರೈತರ ಕುಟುಂಬಕ್ಕೆ ಉದ್ಯೋಗ ನೀಡದೇ ಸಬೂಬು ಹೇಳುತ್ತಿವೆ. ಕಾರ್ಖಾನೆಗಳು ಸ್ಥಾಪನೆಯಾಗಿ 2 ವರ್ಷಗಳೇ ಕಳೆದರೂ ಭೂಮಿ ನೀಡಿದ ರೈತರ ಕುಟುಂಬಕ್ಕೆ



ಉದ್ಯೋಗ ನೀಡಿಲ್ಲ ಎಂದು ದೂರಿದರು.

ಫೆ.20ರಿಂದ ಆಯಾಯ ಕಾರ್ಖಾನೆಗಳ ಎದುರು ಉದ್ಯೋಗ ವಂಚಿತರು ಕುಟುಂಬ ಸಮೇತರಾಗಿ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ. ಹೀಗಿದ್ದರೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಜನಪ್ರತಿನಿಧಿಗಳು ಸಮಸ್ಯೆ ಗೊತ್ತಿದ್ದರೂ ಗಮನಹರಿಸುತ್ತಿಲ್ಲ. ಭೂಮಿ ಕಳೆದುಕೊಂಡ ರೈತರು ಅಸಹಾಯಕರಾಗಿದ್ದಾರೆ. ಈಗಾಗಲೇ ಶಾಂತಿಯುತವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. ಹಾಗಾಗಿ ಮಾ.8ರೊಳಗೆ ಬೇಡಿಕೆ ಈಡೇರಿಸದಿದ್ದರೆ, ನಾವೇ ನೇರವಾಗಿ ಕಾರ್ಖಾನೆಗಳನ್ನು ಮುಚ್ಚುತ್ತೇವೆ ಎಂದು ಎಚ್ಚರಿಸಿದರು.

ಮೆ.ಸ್ಪಾರ್ಕ್ ಮಿಂಡಾ ಕಂಪನಿಯು 22 ಮಂದಿಗೆ ಉದ್ಯೋಗ ನೀಡಬೇಕು. ಅಂತೆಯೇ ರುಚಾ ಇಂಜಿನಿಯರಿಂಗ್ ಕಂಪನಿಯು ನಾಲ್ವರು, ಪಾರ್ಲೆ ಆಗ್ರೋ ಕಂಪನಿಯು ಮೂವರಿಗೆ ಉದ್ಯೋಗ ನೀಡಬೇಕಿದ್ದು, ಯುಬಿ ಕಂಪನಿ ಸಾಕಷ್ಟು ಮಂದಿಗೆ ಉದ್ಯೋಗ ಕೊಡಬೇಕಿದೆ. ಈ ಸಂಬಂಧ ಮೊನ್ನೆ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಭೂಮಿ ಸ್ವಾಧೀನಪಡಿಸಿಕೊಂಡ ಕೆಐಎಡಿಬಿ ಸೇರಿದಂತೆ ಸಂಬಂಧಿಸಿದ ಎಲ್ಲರ ಸಭೆ ಕರೆದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅಂತೆಯೇ ಮಾ.8ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ 444 ಎಕರೆ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲು ಕಳೆದ ತಿಂಗಳು ಸಭೆ ನಡೆಸಲಾಗಿದೆ. ಇದಕ್ಕೆ ಎಲ್ಲಾ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಹಲವೆಡೆ ರೈತರಿಂದ ಸ್ವಾಧೀನಪಡಿಸಿಕೊಂಡ ಸಾವಿರಾರು ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳು ಸ್ಥಾಪನೆ ಆಗಿಲ್ಲ. ಇತ್ತ ರೈತರ ಕೃಷಿ ಉತ್ಪಾದನೆಗೂ ಬಳಕೆಯಾಗುತ್ತಿಲ್ಲ. ಸ್ವಾಧೀನಪಡಿಸಿಕೊಂಡು ಭೂಮಿಯಲ್ಲಿ ಕಾರ್ಖಾನೆಗಳು ಸ್ಥಾಪನೆ ಆಗಿರುವ ಬಗ್ಗೆ ಹಾಗೂ ಭೂಮಿ ನೀಡಿದ ರೈತ ಕುಟುಂಬಗಳಿಗೆ ಉದ್ಯೋಗ ನೀಡಿರುವ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಸರ್ವೋದಯ ಕರ್ನಾಟಕದ ಜಿಲ್ಲಾ ಮುಖಂಡ ಉಗ್ರನರಸಿಂಹೇಗೌಡ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ, ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಸಂಘದ ಮುಖಂಡರಾದ ಕೋಚನಹಳ್ಳಿ ಮಹೇಶ್, ಮಂಡಕಳ್ಳಿ ಮಹೇಶ್, ಉದ್ಯೋಗಾಕಾಂಕ್ಷಿಗಳಾದ ಕುಮಾರ್, ಸಿದ್ದರಾಜು, ಮಹದೇವಸ್ವಾಮಿ ಗೋಷ್ಠಿಯಲ್ಲಿದ್ದರು.

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ

ಕಬ್ಬಿಣದ ತುಂಡು ಬಿದ್ದು ಕಾರು ಜಖಂ

ಬೆಂಗಳೂರು, ಫೆ.25– ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಅಪಘಾತಗಳ ಸರಣಿ ಮುಂದುವರೆದಿದ್ದು, ಮೆಟ್ರೋ ನಿಲ್ದಾಣದ ಮೇಲಿಂದ ಕಬ್ಬಿಣದ ಸರಳು ಬಿದ್ದು ಕಾರು ಜಖಂಗೊಂಡಿರುವ ಘಟನೆ ವರದಿಯಾಗಿದೆ.

ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಬಳಿಯ ಮೆಟ್ರೋ ನಿಲ್ದಾಣದ ಕೆಳ ಭಾಗದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮೆಟ್ರೋದ ಕಬ್ಬಿಣದ ತುಂಡು ಬಿದ್ದಿದೆ. ಪರಿಣಾಮ ಕಾರಿನ ಬಾನೆಟ್ ಹಾಗೂ ಗಾಜು ಜಖಂ ಆಗಿವೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮೆಟ್ರೋದ ಕಬ್ಬಿಣದ ರಾಡ್ ಕಾರಿನ ಮೇಲೆ ಬಿದ್ದಿದ್ದರಿಂದ ಮಾಲೀಕ ರಿತೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಮಗೆ ಆದ ನಷ್ಟವನ್ನು ತುಂಬಿಕೊಟ್ಟು, ಮೆಟ್ರೋ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಕಳೆದ ತಿಂಗಳಷ್ಟೇ ನಾಗವಾರ ಸಮೀಪ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಚೌಕಟ್ಟು ಕುಸಿದು ತಾಯಿ–ಮಗು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಈ ಘಟನೆ ಸಂಭವಿಸಿದ್ದು ದೊಡ್ಡ ಅನಾಹುತವೇ ತಪ್ಪಿದೆ ಎಂದು ಹೇಳಿದೆ.

ಮೈಸೂರು ಮಿತ್ರ

ಹುಲ್ಲಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಗುದ್ದಲಿ ಪೂಜೆ

ಸಂಸತ್ ಚುನಾವಣೆ ವೇಳೆಗೆ ಕಾಮಗಾರಿ ಮುಕ್ತಾಯ, ಭವನ ನಾನೇ ಉದ್ಘಾಟಿಸುವೆ: ಸಂಸದ ವಿ.ಶ್ರೀನಿವಾಸ ಪ್ರಸಾದ್



ಹುಲ್ಲಹಳ್ಳಿ, ಫೆ.25– ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ 1 ಕೋಟಿ ವೆಚ್ಚದ ಸುಸಜ್ಜಿತ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದ್ದು, ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಕಾಮಗಾರಿ ಮುಕ್ತಾಯಗೊಳ್ಳಲಿದ್ದು, ಭವನವನ್ನು ನಾನೇ ಉದ್ಘಾಟಿಸುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದರು.

ಹುಲ್ಲಹಳ್ಳಿಯಲ್ಲಿ ಶನಿವಾರ 1 ಕೋಟಿ ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ್ ಭವನ, 5 ಲಕ್ಷ ವೆಚ್ಚದ ಕುರುವಿನಶೆಟ್ಟರ ಭವನ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೋಬಳಿ ಮಟ್ಟದಲ್ಲಿ ಸುಸಜ್ಜಿತ ಭವನ ನಿರ್ಮಿಸಬೇಕೆಂಬ ಸಂಕಲ್ಪದೊಂದಿಗೆ ನನ್ನ ಸಂಸದ ನಿಧಿಯಿಂದ 1 ಕೋಟಿ ಅನುದಾನ ನೀಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಭವನ ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಪೂರ್ಣವಾಗಲಿದ್ದು, ನಾನೇ ಇದು ಉದ್ಘಾಟನೆ ನೆರವೇರಿಸಲಿದ್ದೇನೆ ಎಂದು.

ಹುಲ್ಲಹಳ್ಳಿ–ನಂಜನಗೂಡು ರಸ್ತೆ ಸಂಪೂರ್ಣ ಹದಗೆಟ್ಟಿತ್ತು. ನಾನು ಕಂದಾಯ ಸಚಿವನಾಗಿದ್ದ ವೇಳೆ ಆಸಕ್ತಿ ವಹಿಸಿ ರಸ್ತೆ ಅಭಿವೃದ್ಧಿಪಡಿಸಿದ್ದೇನೆ. ಹುಲ್ಲಹಳ್ಳಿ ಮತ್ತು ಹೆಡಿಯಾಲದಲ್ಲಿ ಪದವಿ ಕಾಲೇಜುಗಳನ್ನು ತೆರೆಯಲಾಗಿದೆ. ಸುಸಜ್ಜಿತ ಆಸ್ಪತ್ರೆ, ಅತಿಥಿಗೃಹ ನಿರ್ಮಿಸಲಾಗಿದೆ. ಅಲ್ಲದೆ ಹೆಡಿಯಾಲದಲ್ಲಿ 50 ಲಕ್ಷ ವೆಚ್ಚದ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು, ಮುಂದಿನ ವಾರ ಉದ್ಘಾಟನೆಗೊಳ್ಳಲಿದೆ. ಜೊತೆಗೆ ಹುಲ್ಲಹಳ್ಳಿಯಲ್ಲಿ 2 ಕೋಟಿ ವೆಚ್ಚದಲ್ಲಿ ನಾಯಕರ ಸಮುದಾಯ ಭವನ ನಿರ್ಮಿಸಲಾಗಿದೆ. ಕನಕ ಭವನ, ಬಾಬು ಜಗಜೀವನರಾಂ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಸೌಲಭ್ಯ ಒದಗಿಸಲಾಗಿದೆ. ಶಾಸಕ ಬಿ.ಹರ್ಷವರ್ಧನ್ ಕೂಡ 700 ಕೋಟಿಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹುಲ್ಲಹಳ್ಳಿ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ. ಕೂಡಲೇ ರಾಜೀವ್‌ಗಾಂಧಿ ಆಶ್ರಯ ಮನೆ ಯೋಜನೆಯಡಿ ಮನೆ ನಿರ್ಮಿಸಿಕೊಡಲಿದ್ದು, ನನ್ನ ಅನುದಾನದಲ್ಲಿ ಪೌರಕಾರ್ಮಿಕರಿಗೂ ಪ್ರತ್ಯೇಕ ಭವನ ನಿರ್ಮಿಸಿಕೊಡಲಾಗುವುದು ಎಂದರು.

ಉಪ ಚುನಾವಣೆ ವೇಳೆ ಕಾಂಗ್ರೆಸ್‌ನಲ್ಲಿ ಕೇಶವಮೂರ್ತಿಯನ್ನು ಸಮರ್ಥ ಅಭ್ಯರ್ಥಿ, ದೊಡ್ಡ ನಾಯಕನೆಂದು ಜನತಾದಳದಿಂದ ಕರೆತಂದು ಗೆಲ್ಲಿಸಿದರು. ಅವರ ಅವಧಿಯಲ್ಲಿ ಕ್ಷೇತ್ರಕ್ಕೆ 1 ರೂ. ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಲಿಲ್ಲ. ಪಾಪ ಅವರು ಈಗ ಹಸು, ಎಮ್ಮೆ ಮೇಯಿಸಲು ಹೋಗಿರಬೇಕು. ಈಗ ಅವರ ಪತ್ತೆನೇ ಇಲ್ಲ. ಕೇಶವಮೂರ್ತಿ ಸ್ಥಾನಕ್ಕೆ ಮಹದೇವಪ್ಪ, ಧ್ರುವನಾರಾಯಣ್ ಕಚ್ಚಾಡಿಕೊಂಡು ಕುಳಿತಿದ್ದಾರೆ. ಅವರು ಯಾರನ್ನೇ ಅಭ್ಯರ್ಥಿ ಮಾಡಿಕೊಳ್ಳಲಿ ಚುನಾವಣೆಯಲ್ಲಿ ನಾವು ಏನು ಅಭಿವೃದ್ಧಿ ಮಾಡಿದ್ದೇವೆ. ಅವರ ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಜನರಿಗೆ ಹೇಳೋಣ ಜನರೇ ತೀರ್ಮಾನ ಮಾಡಲಿ ಎಂದರು.

ವಿರೋಧ ಪಕ್ಷದವರ ಮಾತಿಗೆ ಮರುಳಾಗಬೇಡಿ: ನಮಗೆ ಮತ ನೀಡಿ ಬೆಂಬಲ ನೀಡಿದ್ದೀರಿ. ಗ್ರಾಮಕ್ಕೆ ಬೇಕಾಗಿರುವ ಕೆಲಸಗಳನ್ನು ಸರ್ಕಾರದ ಗಮನಕ್ಕೆ ತಂದು ಮಾಡಿಸುವ ಶಕ್ತಿ, ಮನಸ್ಸಿದೆ. ಆ ಹೃದಯವಂತಿಕೆ ಇದೆ. ಬರೀ ಮತಕ್ಕಾಗಿ ಸುಳ್ಳು ಹೇಳಿಕೆ ನೀಡುವುದಿಲ್ಲ. ನಾವು ಈಗಾಗಲೇ ಅಭಿವೃದ್ಧಿ ಮಾಡಿ ತೋರಿಸಿದ್ದೇವೆ. ಚುನಾವಣೆಗಾಗಿ ಸುಳ್ಳು ಹೇಳಿ, ಮೋಸಮಾಡಿ ನಾಟಕ ಮಾಡುವವರನ್ನು ನಂಬಬೇಡಿ. ಅವರ ಮಾತಿಗೆ ಮರುಳಾಗಬೇಡಿ. ಯಾರಿಗೆ ಅಭಿವೃದ್ಧಿ ಬಗ್ಗೆ ಕಾಳಜಿಯಿದೆ. ಯಾರು ಮಾತಿನಂತೆ ನಡೆದುಕೊಂಡು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಅವರ ಬಗ್ಗೆ ನಂಬಿಕೆ. ವಿಶ್ವಾವಿಟ್ಟು ಮತ ನೀಡಿ ಎಂದರು.

ಈ ವೇಳೆ ಬಿಜೆಪಿ ಮುಖಂಡ ಸುಬ್ಬಣ್ಣ, ಜಿಪಂ ಮಾಜಿ ಸದಸ್ಯ ಸಿ.ಚಿಕ್ಕರಂಗನಾಯಕ, ಬಿಜೆಪಿ ತಾಲೂಕು ಅಧ್ಯಕ್ಷ ಪಿ.ಮಹೇಶ್, ಹುಲ್ಲಹಳ್ಳಿ ಗ್ರಾಪಂ ಅಧ್ಯಕ್ಷ ಮಹೇಶ್, ಸದಸ್ಯರಾದ ಮಲ್ಲಿಕಾರ್ಜುನ, ನಾಗೇಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆಂಡಗಣ್ಣಪ್ಪ, ಮುಖಂಡರಾದ ಪರಶಿವಮೂರ್ತಿ, ಪುಟ್ಟಸ್ವಾಮಿ, ಶಿವರುದ್ರ ಬಸಪ್ಪ ಇತರರಿದ್ದರು.

ಶ್ವೇತಪತ್ರ ಹೊರಡಿಸಿ ಚುನಾವಣೆಗೆ ಹೋಗುವೆ: ಹರ್ಷವರ್ಧನ್

ನಂಜನಗೂಡು: ಹುಲ್ಲಹಳ್ಳಿ ಗ್ರಾಮಕ್ಕೆ 7 ಕೋಟಿ ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನುಗು ಏತ ನಿರಾವರಿ ಯೋಜನೆ 35 ವರ್ಷದಿಂದ ಕೇವಲ ಭರವಸೆಯಾಗುಳಿದಿತ್ತು ಅದನ್ನು ಅನುಷ್ಠಾನಗೊಳಿಸಿ ಕಾಮಗಾರಿ ಪ್ರಗತಿಯಲ್ಲಿದ್ದು, ವರ್ಷದ ಕೊನೆಯಲ್ಲಿ ಕಾಮಗಾರಿ ಮುಕ್ತಾಯಗೊಂಡು 20 ಸಾವಿರ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.

ವಿರೋಧ ಪಕ್ಷದವರು ಭ್ರಷ್ಟಾಚಾರದ ಬಗ್ಗೆ ನಮಗೆ ನೀತಿ ಪಾಠ ಹೇಳುತ್ತಾರೆ. ಉಪಚುನಾವಣೆಯಲ್ಲಿ ಯಾವ ರೀತಿ ವಾಮಮಾರ್ಗದಿಂದ ಗೆದ್ದರು ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ. ಉಪಚುನಾವಣೆಯಲ್ಲಿ ನಡೆಸಿದ ಅಭಿವೃದ್ಧಿ ಬರೀ ಗುದ್ದಲಿ ಪೂಜೆಗಷ್ಟೇ ಸೀಮಿತವಾಗಿದೆ. ಉಪಚುನಾವಣೆ ಅವರಿಗೆ ಪ್ರತಿಷ್ಠೆಯಾಗಿತ್ತು. ನನಗೆ ಈ ಚುನಾವಣೆ ಪ್ರತಿಷ್ಠೆಯಲ್ಲ. ಬದಲಾಗಿ ಅಭಿವೃದ್ಧಿ ಮುಖ್ಯ. ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಲೆಕ್ಕಕೊಟ್ಟು ಶ್ವೇತಪತ್ರ ಹೊರಡಿಸಿಯೇ ಚುನಾವಣೆಗೆ ಹೋಗುತ್ತೇನೆ ಮೊದಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಕಟಿಸಲಿ ಯಾರೇ ಅಭ್ಯರ್ಥಿಯಾದರೂ ಎದುರಿಸಲು ಸಿದ್ಧ ಎಂದರು.



ಮೈಸೂರು ತಾಲೂಕಿನ ಕಳಸ್ತವಾಡಿಯ ಏಕದಂತ ಪಬ್ಲಿಕ್ ಶಾಲೆ 11ನೇ ಶಾಲಾ ವಾರ್ಷಿಕೋತ್ಸವವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು. ಈ ವೇಳೆ ಎಂಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಮಂಜಣ್ಣ, ಜಿಪಂ ಸದಸ್ಯ ದಿನೇಶ್, ಕಳಸ್ತವಾಡಿ ಡೈರಿ ಅಧ್ಯಕ್ಷ ಪುರಂದರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್, ಯಶವಂತ್, ಭಾಸ್ಕರ್, ರಾಜಣ್ಣ, ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಪವಿತ್ರ ಇನ್ನಿತರರಿದ್ದರು.

ವಾಲ್ಮೀಕಿ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ



ಮಲ್ಲುಂಡಿ, ಫೆ.25– ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವವರನ್ನು ಆಯ್ಕೆ ಮಾಡಿ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ನಂಜನಗೂಡು ತಾಲೂಕಿನ ಕಪ್ಪಸೋಗೆಯಲ್ಲಿ 27 ಲಕ್ಷ ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ ಶಾಸಕ ಬಿ.ಹರ್ಷವರ್ಧನ್, ತಾಲೂಕು ಬಿಜೆಪಿ ಅಧ್ಯಕ್ಷ ಪಿ.ಮಹೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುಬ್ಬಣ್ಣ, ಜಿಪಂ ಮಾಜಿ ಸದಸ್ಯ ಚಿಕ್ಕರಂಗನಾಯಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆಂಡಗಣಪ್ಪ, ತಾಪಂ ಮಾಜಿ ಸದಸ್ಯ ಎಸ್.ಬಸವರಾಜ್, ಗ್ರಾಪಂ ಅಧ್ಯಕ್ಷ ಮಹದೇವಸ್ವಾಮಿ, ಗ್ರಾಪಂ ಸದಸ್ಯ ಕೆ.ಟಿ.ಮಲ್ಲೇಶ್, ಬಸವರಾಜ್, ನವೀನ, ಇಂಜಿನಿಯರ್ ಯಶವಂತ್ ಸೇರಿದಂತೆ ಇತರರಿದ್ದರು.



ಹೆಚ್.ಡಿ.ಕೋಟೆ ನಾಯಕರ ಬಡಾವಣೆಯಲ್ಲಿರುವ ಶ್ರೀರಾಮ ಮಂದಿರ ರಸ್ತೆಯಲ್ಲಿ ಶನಿವಾರ ಶ್ರೀಶನೇಶ್ವರಸ್ವಾಮಿ ರಥೋತ್ಸವ ಹಾಗೂ ಪೂಜಾ ಕಾರ್ಯಕ್ರಮ ದೇಗುಲದ ಮುಖ್ಯ ಅರ್ಚಕ ಶ್ರೀಧರ್ ಮೂರ್ತಿ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.

ನೇಮಕ



ಹೆಚ್.ಡಿ.ಕೋಟೆ, ಫೆ.25– ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ಹಾಗೂ ಸಂವಹನ ವಿಭಾಗದ ವಕ್ತಾರರಾಗಿ ಜಿ.ವಿ.ಸೀತಾರಾಮು ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ



ತಿ.ನರಸೀಪುರ, ಫೆ.25– ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ಸಲುವಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲಾಗುತ್ತಿದ್ದು, ಮತ್ತೊಂದು ಅವಧಿಗೆ ಮತದಾರರು ಅವಕಾಶ ಮಾಡಿಕೊಟ್ಟರೆ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಲು ಶ್ರಮಿಸುತ್ತೇನೆ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ತಿಳಿಸಿದರು.

ತಾಲೂಕಿನ ಕೆಂಡನಕೊಪ್ಪಲು, ಕೋಳಿಮಲ್ಲನಹುಂಡಿ, ಬೆನಕನಹಳ್ಳಿ, ಚಿಕ್ಕಬೂಹಳ್ಳಿ, ಹಲವಾರ, ನೆರಗ್ಯಾತನಹಳ್ಳಿ, ಎಂ.ಎಲ್. ಹುಂಡಿ, ಮಾಕನಹಳ್ಳಿ ಹಾಗೂ ಕೊಡಗಹಳ್ಳಿ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕೆಆರ್‌ಐಡಿಎಲ್ ವತಿಯಿಂದ ಅಂದಾಜು 3 ಕೋಟಿ ರೂ. ವೆಚ್ಚದ ಸಿಸಿ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದ ಬಿಜೆಪಿ ಸರ್ಕಾರದಿಂದ ಹೆಚ್ಚಿನ ಅನುದಾನ ನಿರೀಕ್ಷಿಸುವಂತಿಲ್ಲ. ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೆ ಕ್ಷೇತ್ರಕ್ಕೆ ಅಗತ್ಯಕ್ಕಿಂತ ಹೆಚ್ಚಿನ ಅನುದಾನ ತರಲು ಸಾಧ್ಯವಾಗುತ್ತಿತ್ತು. ಆದರೆ ಈಗ ಸರ್ಕಾರ ಶಾಸಕರಿಗೆ ನೀಡುತ್ತಿರುವ ಅಲ್ಪ ಅನುದಾನದಲ್ಲೇ ಅಗತ್ಯವಿರುವ ಕಡೆ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದೆ ಜೆಡಿಎಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಕ್ಷೇತ್ರದ ಜನತೆ ಮೂಲ ಸೌಕರ್ಯಕ್ಕಾಗಿ ಹೆಚ್ಚಿನ ಅನುದಾನ ತರಲಾಗುತ್ತದೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ನಮಗೆ ಅವಕಾಶ ಕಲ್ಪಿಸಿಕೊಡುವಂತೆ ಅವರು ಮನವಿ ಮಾಡಿದರು. ಗ್ರಾಮೀಣ ಪ್ರದೇಶ ಅಭಿವೃದ್ಧಿಯಾದಲ್ಲಿ ಕ್ಷೇತ್ರ ಅಭಿವೃದ್ಧಿಯಾದಂತೆ. ಕ್ಷೇತ್ರವನ್ನು ಗುಡಿಸಲು ಹಾಗೂ ಕಾಂಕ್ರೀಟ್ ರಹಿತ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ಮಾಜಿ ಜಿಪಂ ಅಧ್ಯಕ್ಷ ಎಸ್.ಎನ್. ಸಿದ್ದಾರ್ಥ, ಮಾಜಿ ಸದಸ್ಯ ಜಯಪಾಲ್ ಭರಣಿ, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಗೊರವನಹಳ್ಳಿ ನಾಗರಾಜು, ಕೊಡಗಹಳ್ಳಿ ಗ್ರಾಪಂ ಅಧ್ಯಕ್ಷ ಧನಂಜಯ, ಬೆನಕನಹಳ್ಳಿ ಗ್ರಾಪಂ ಉಪಾಧ್ಯಕ್ಷ ಮಧುಕುಮಾರ್, ಗ್ರಾಪಂ ಸದಸ್ಯರಾದ ಮಂಜುಳ, ಸಂಭ್ರಮ್, ಮಾದಿಗಹಳ್ಳಿ ರಮೇಶ್, ಅರವಟ್ಟಿಗೆ ಕೊಪ್ಪಲು ಲಕ್ಷ್ಮಿ, ಕೆ.ಪಿ. ಶಿವಕುಮಾರ್, ಯಜಮಾನ್ ಚಿಕ್ಕಜವರೇಗೌಡ, ನಾಗರಾಜು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಲಿಂಗಪ್ಪಾಜಿ, ಸೋಸಲೆ ಧ್ರುವ, ರಾಜಣ್ಣ, ಕೆಆರ್‌ಐಡಿಎಲ್ ಜೆಇ ಸುಭಾಷ್, ಪಿಡಿಓ ಲಿಂಗರಾಜು, ಕೊಡಗಹಳ್ಳಿ ಗ್ರಾಪಂ ಕಾರ್ಯದರ್ಶಿ ರೇಖಾ ಇನ್ನಿತರರಿದ್ದರು.

ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ರವಿಶಂಕರ್



ಚುಂಚನಕಟ್ಟೆ, ಫೆ.25– ಕ್ಷೇತ್ರದ ಜನತೆ ಬದಲಾವಣೆ ಬಯಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಡಿ.ರವಿಶಂಕರ್ ತಿಳಿಸಿದರು.

ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ಬಾರಿ ಕ್ಷೇತ್ರದ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷೇತ್ರಕ್ಕೆ ಬಂದು ಹೋದ ಮೇಲೆ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದ್ದು, ಈ ಬಾರಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿ ಹಾಗೂ ಕ್ಷೇತ್ರದ ಶಾಸಕರ ವಿರುದ್ಧ ಗ್ರಾಮೀಣ ಭಾಗದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸರ್ವರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷ ಮಾತ್ರ ದುಡಿಯುತ್ತದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಹತ್ತಾರು ಜನಪ್ರಿಯ ಕಾರ್ಯಕ್ರಮಗಳು ಜನಮಾನಸದಲ್ಲಿ ಬೇರೂರಿದ್ದು, ಮುಂಬರುವ ಚುನಾವಣೆಯಲ್ಲಿ ಅಧಿಕಾರ ಹಿಡಿಯಲಿದ್ದೇವೆ. ಚುಂಚನಕಟ್ಟೆ ಹೋಬಳಿ ಪ್ರತಿ ಮನೆಗೂ ಭೇಟಿ ನೀಡಲಾಗುವುದು ಎಂದರು.

ಈ ವೇಳೆ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮಿಗೌಡ, ತಾಪಂ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಸದಸ್ಯ ಪ್ರಭಾಕರ್, ಚಿಕ್ಕೇಗೌಡ, ಗ್ರಾಪಂ ಅಧ್ಯಕ್ಷರಾದ ಗಿರಿಜಮ್ಮ, ಮಾದಪ್ಪ, ಮಾಜಿ ಅಧ್ಯಕ್ಷ ವೀರಭದ್ರಪ್ಪ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರಸಾದ್, ಡೈರಿ ಮಾಜಿ ಅಧ್ಯಕ್ಷ ರವಿ, ಪರಶುರಾಮ್, ಮುಖಂಡರಾದ ಗೋವಿಂದೇಗೌಡ, ಎಲ್‌ಐಸಿ ಜಗದೀಶ್, ಫಣೀತ್, ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್‌ಶಂಕರ್, ಮಹದೇವ್, ಎಸ್‌ಸಿ ಘಟಕದ ಅಧ್ಯಕ್ಷ ಹೇಮಂತ್, ಸಚಿನ್, ಮೀನ್‌ಮಧು, ಅರುಣ್ ಮತ್ತಿತರರಿದ್ದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ

ಸರಗೂರು, ಫೆ.25– ಪಟ್ಟಣದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ ಫೆ.26ರಂದು ಬೆಳಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9880696916, 9902298227 ಸಂಪರ್ಕಿಸಿ.

ಪಿ.ಪಟ್ಟಣ ಅಧೋಗತಿಗೆ ತಳ್ಳಿದ ಕೀರ್ತಿ ಕೆ.ವೆಂಕಟೇಶ್‌ಗೆ ಸಲ್ಲುತ್ತೆ

ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಕೆ.ಮಹದೇವ್ ವಾಗ್ದಾಳಿ

ಕಂಪಲಾಪುರ, ಫೆ.25– ಕಳೆದ 30 ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ನಡೆಸಿ, ಪಿರಿಯಾಪಟ್ಟಣ ತಾಲೂಕನ್ನು ಅಧೋಗತಿಗೆ ತಳ್ಳಿದ ಕೀರ್ತಿ ನಿಮಗೆ ಸಲ್ಲುತ್ತದೆ. ಇಂತಹ ನೀಚ ಶಾಸಕರನ್ನು ಪಡೆದ ತಾಲೂಕಿನ ಜನತೆ ನಿಜಕ್ಕೂ ದುರ್ದೈವಿಗಳು ಎಂದು ಮಾಜಿ ಶಾಸಕ ಕೆ.ವೆಂಕಟೇಶ್ ವಿರುದ್ಧ ಶಾಸಕ ಕೆ.ಮಹದೇವ್ ವಾಗ್ದಾಳಿ ನಡೆಸಿದರು.

ಕಂಪಲಾಪುರ, ಕಿರನೆಲ್ಲಿ, ಪಂಚವಳ್ಳಿ ಗ್ರಾಪಂ ವತಿಯಿಂದ ಇಲ್ಲಿನ ಎಪಿಎಂಸಿ ಆವರಣದಲ್ಲಿ ಶನಿವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನೀವು 30 ವರ್ಷ ಅಧಿಕಾರದಲ್ಲಿದ್ದು ಏನು ಮಾಡಿದ್ದೀರಿ. ನಾನು ಒಂದು ಬಾರಿ ಶಾಸಕನಾಗಿ ಏನು ಮಾಡಿದ್ದೇನೆ ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ. ನನ್ನ ಅಭಿವೃದ್ಧಿ ಕಾರ್ಯ ಸಹಿಸದೆ ನನ್ನ ಅವಧಿಯ ಅನುದಾನದಲ್ಲಿ ಶಾಸಕರು ಕೆಲಸ ಮಾಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದೀರಿ. ಸರ್ಕಾರದ ಯಾವುದೇ ಅನುದಾನ ಮಾರ್ಚ್‌ನಿಂದ ಮಾರ್ಚ್‌ವರೆಗೆ ಬಳಕೆಯಾಗಬೇಕು. ಇಲ್ಲದಿದ್ದರೆ ಆ ಹಣ ಸರ್ಕಾರಕ್ಕೆ ವಾಪಸ್ ಹೋಗುತ್ತದೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲದ ಮಾಜಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡಿ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ತಾಲೂಕನ್ನು ಜೆಡಿಎಸ್ ಮುಕ್ತ ಮಾಡುತ್ತೇನೆಂದು ಹಳ್ಳಿ ಹಳ್ಳಿಗಳಲ್ಲಿ ಸಾರಿಕೊಂಡು ಬರುತ್ತಿದ್ದೀರಿ. ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಮುಕ್ತ ಕರ್ನಾಟಕವನ್ನಾಗಿ ಮಾಡುವ ಸಮಯ ದೂರ ಇಲ್ಲ ಎಂದರು.



ನನ್ನ ಅಧಿಕಾರವಧಿಯಲ್ಲಿ ಆದ ಕೆಲಸಗಳನ್ನು ಸಹಿಸದೆ ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ಅಪ್ಪ ಮಕ್ಕಳು ಬಂದಿದ್ದೀರಿ. ನಾಲ್ಕೂವರೆ ವರ್ಷ ಎಲ್ಲಿದ್ದೀರಿ ಎಂದು ವ್ಯಂಗ್ಯವಾಡಿದ ಅವರು, ಚುನಾವಣಾ ಪೂರ್ವದಲ್ಲಿ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಆದ್ದರಿಂದಲೇ ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರೇ ಸ್ವಇಚ್ಛೆಯಿಂದ ನನ್ನನ್ನು ಮತ್ತೆ ಆಯ್ಕೆ ಮಾಡುತ್ತಾರೆ ಎಂದರು.

ಪಿರಿಯಾಪಟ್ಟಣ ಟಿಎಪಿಸಿಎಂಎಸ್ ನಿರ್ದೇಶಕ ರಾಮು ಮಾತನಾಡಿ, ಕಾಂಗ್ರೆಸ್‌ನ 65 ವರ್ಷದ ದುರಾಡಳಿತ ನಮ್ಮ ತಾಲೂಕನ್ನು ಅಧೋಗತಿಗೆ ತಳ್ಳಿದೆ. ಈ ಹಿಂದೆ ತಾಲೂಕನ್ನು ಆಳಿದ ಮಹನೀಯರು ಬಡವರಿಗೆ, ದೀನ ದಲಿತರಿಗೆ ಯಾವುದೇ ಸಹಾಯ ಮಾಡಿಲ್ಲ. ಇಡೀ ತಾಲೂಕಿನ ಹಳ್ಳಿಗಳು ರಸ್ತೆಗಳು ಗುಂಡಿಮಯ, ದುರ್ವಾಸನೆ ಬೀರುವ ಚರಂಡಿಗಳು, ನಿರುದ್ಯೋಗ ಇದೇ ನೀವು ಕೊಟ್ಟ ಬಳುವಳಿ. ಆದರೆ ಒಂದು ಬಾರಿ ಶಾಸಕರಾದ ಮಹದೇವಣ್ಣ ಕಳೆದ 30 ವರ್ಷ ಆಗದ ಕೆಲಸಗಳನ್ನು ನಾಲ್ಕುವರೆ ವರ್ಷದಲ್ಲಿ ಮಾಡಿದ್ದಾರೆ. ಇದು ನಮ್ಮ ಸೌಭಾಗ್ಯ ಎಂದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಜಿಪಂ ಮಾಜಿ ಸದಸ್ಯ ಎಂ.ಪಿ.ಚಂದ್ರೇಶ್, ಹೇಮಂತ್‌ಕುಮಾರ್ ಮಾತನಾಡಿದರು.

ಮತ್ತೊಮ್ಮೆ ಜೆಡಿಎಸ್ ಅಧಿಕಾರಕ್ಕೆ ತನ್ನಿ

ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಮಾತನಾಡಿ, ಮಹದೇವಣ್ಣ 2 ಬಾರಿ ಸೋತರೂ ಜನರೊಟ್ಟಿಗೆ ಇದ್ದು ಅವರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಅದರ ಫಲವಾಗಿ ನಿಮ್ಮೆಲ್ಲರ ಅನುಕಂಪದಿಂದ 3ನೇ ಬಾರಿ ಗೆದ್ದು ಶಾಸಕರಾದರು. ನಮಗೆ ಜಾತಿಭೇದ ಗೊತ್ತಿಲ್ಲ. ನಮಗೆ ಕಾರ್ಯಕರ್ತರೇ ಜೀವಾಳ. ರಾಜ್ಯದ ಇತಿಹಾಸದಲ್ಲಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಕುಮಾರಸ್ವಾಮಿ. ಆದ್ದರಿಂದ ಜನಪರ, ಬಡವರ ಪರವಿರುವ ಜೆಡಿಎಸ್ ಅನ್ನು ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ. ತಾಲೂಕಿನ 303 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸುವ ಯೋಜನೆ ಪ್ರಸ್ತಾವನೆಯಲ್ಲಿದ್ದು, ಅದು ಸಾಕಾರಗೊಳ್ಳಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳನ್ನು ಕರೆಸಿ ಚಾಲನೆ ನೀಡಲಾಗುವುದು ಎಂದರು.

ನೀವೊಬ್ಬ ಸೀಸನ್ ರಾಜಕಾರಣಿ. ಬೇರೆ ಪಕ್ಷದಿಂದ ಆಫರ್ ಬಂತು ಎಂಬ ಕಾರಣ, ಜೊತೆಗೆ ಮಂತ್ರಿ ಮಾಡಲಿಲ್ಲ ಎಂಬ ನೆಪದಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಹೋದ್ರಿ ಎಂದು ಮಾಜಿ ಶಾಸಕ ಕೆ.ವೆಂಕಟೇಶ್ ವಿರುದ್ಧ ವ್ಯಂಗ್ಯವಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಪಿರಿಯಾಪಟ್ಟಣದ ಕನ್ನಂಬಾಡಮ್ಮ ದೇವಸ್ಥಾನದಿಂದ ಮುಖ್ಯ ರಸ್ತೆ ಮುಖೇನ ಸಾವಿರಾರು ಕಾರ್ಯಕರ್ತರು ಬೈಕ್ ಜಾಥಾ ಹಮ್ಮಿಕೊಂಡಿದ್ದರು.

ಕಂಪಲಾಪುರದ ವಿನಾಯಕ ಸರ್ಕಲ್‌ನಲ್ಲಿ ನೆರೆದಿದ್ದ ಭಾರೀ ಜನಸ್ತೋಮದಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಭಿಮಾನಿಗಳು ಭಾರೀ ಗಾತ್ರದ ಮೋಸಂಬಿ ಹಾರವನ್ನು ಶಾಸಕರಿಗೆ ಹಾಕಿದರು. ವೇದಿಕೆಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ನಾಗೇಂದ್ರ, ನಿರ್ದೇಶಕ ಕುಮಾರ್, ಹಾಲಿನ ಡೇರಿ ಅಧ್ಯಕ್ಷ ಕೃಷ್ಣೇಗೌಡ, ಲಕ್ಷ್ಮಣ್, ಸಹಕಾರ ಸಂಘದ ಅಧ್ಯಕ್ಷ ಜಯಣ್ಣ, ಪುರಸಭಾಧ್ಯಕ್ಷ ಮಹೇಶ್, ಪರಮೇಶ್, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಸಿ.ಎನ್.ರವಿ, ರಘುನಾಥ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರೀತಿ ಅರಸ್, ಉಪಾಧ್ಯಕ್ಷೆ ಸುನೀತಾ, ಗಗನ್, ಭೀಮ್ ಆದ್ಮಿ ತಾ. ಅಧ್ಯಕ್ಷ ಗಿರೀಶ್, ಅಣ್ಣೇಗೌಡ, ಕುಮಾರ್, ಕೃಷ್ಣಕುಮಾರ್, ಪ್ರಸನ್ನ, ಕೃಷ್ಣ, ಆಸೀಫ್, ಗಿರೀಶ್, ಗ್ರಾಪಂ ಸದಸ್ಯರಾದ ನಾಗರಾಜ್, ಕವಿತ, ರಮ್ಯ, ಪ್ರತಿಭಾ ಇತರರಿದ್ದರು.

ಮಾ.1, ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ



ತಿ.ನರಸೀಪುರ, ಫೆ.25– ಸರ್ಕಾರಿ ನೌಕರರ ವೇತನ ಭತ್ಯೆ ಪರಿಷ್ಕರಣೆ ಮತ್ತು ಹಳೇ ಪಿಂಚಣಿ ಯೋಜನೆಗಳನ್ನು ಫೆ.28ರೊಳಗೆ ಜಾರಿಗೊಳಿಸದಿದ್ದಲ್ಲಿ ಮಾ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವಿ.ಎಂ.ಶಿವಶಂಕರಮೂರ್ತಿ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ–ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಶೆ ಮೂಡಿಸಿದೆ. 2022ರ ಜು.1ರಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜಾರಿಗೊಳಿಸಬೇಕಿತ್ತಾದರೂ ಇನ್ನೂ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗದಿರುವುದು ನೌಕರರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಫೆ.28ರೊಳಗೆ ನಮ್ಮ ಬೇಡಿಕೆ ಈಡೇರಿಸದಿದ್ದರೇ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಸಂಘದ ಉಪಾಧ್ಯಕ್ಷ ಗಜೇಂದ್ರ, ಜೇಮ್ಸ್ ಲಾಜರಸ್, ಮಂಜುನಾಥ್, ಕಂದಾಯ ಇಲಾಖೆ ಚೆಲುವರಾಜ್, ತೋಟಗಾರಿಕೆ ಇಲಾಖೆಯ ಶೋಭಾ, ಕೃಷಿ ಇಲಾಖೆ ಪ್ರಕಾಶ್, ಕೆಂಡಗಣ್ಣಸ್ವಾಮಿ, ಬಸವಣ್ಣ, ಶೋಭಾ, ಎಚ್.ಡಿ.ಮಾದಪ್ಪ, ಯೋಗಾನಂದ್, ಶ್ರೀಧರ್, ಮಹದೇವಸ್ವಾಮಿ, ಸೂರ್ಯನಾರಾಯಣ, ಶಿವರಾಮ, ನಾಗ ಮತ್ತಿತರರಿದ್ದರು.



ಸರಗೂರು ತಾಲೂಕಿನ ಆಗತ್ತೂರು ಗ್ರಾಮದಲ್ಲಿ ಶ್ರೀವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ದೇವರ ಕೊಂಡೋತ್ಸವದಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.

ಕೆ.ಸಿ.ರೆಡ್ಡಿ ಹುಟ್ಟೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಸಹಕಾರ

ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ



ಬೆಂಗಳೂರು, ಫೆ25(ಕೆಎಂಶಿ)– ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಹುಟ್ಟೂರಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು. ರಾಜ್ಯದ ಎಲ್ಲಾ ಮುಖ್ಯಮಂತ್ರಿಗಳ ಬಗ್ಗೆ ಸಾಹಿತ್ಯ ರಚನೆ ಮಾಡಿ ಜನರಿಗೆ ಹಾಗೂ ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕಿದೆ. ಕರ್ನಾಟಕ ಏಕೀಕರಣದ ಹೋರಾಟ, ಆಗಿನ ಜನರ ಮನಸ್ಥಿತಿ ಬೇರೆ ಬೇರೆ ಹೋರಾಟಗಳು, ಎಲ್ಲ ಮುಖ್ಯ ಮಂತ್ರಿಗಳು ತೆಗೆದುಕೊಂಡ ಮಹತ್ವದ ತೀರ್ಮಾನಗಳ ಬಗ್ಗೆ ಒಂದು ಮ್ಯೂಸಿಯಂ ಮಾಡುವ ಅವಶ್ಯಕತೆ ಇದೆ ಎಂದರು.

ನಾಡಿನ ಪ್ರಥಮ ಮುಖ್ಯಮಂತ್ರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಯುವ ಪೀಳಿಗೆಗೆ ಆದರ್ಶಪ್ರಾಯರಾದ ಕೆ.ಸಿ.ರೆಡ್ಡಿ ಅವರು ಸ್ವಾತಂತ್ರ್ಯಾ ನಂತರ ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ರೈತ ಕುಟುಂಬದಿಂದ ಬಂದ ಅವರು ವಕೀಲರಾಗಿ, ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಪ್ರಜಾಪ್ರತಿನಿಧಿ ಎಂಬ ಪಕ್ಷ ಕಟ್ಟಿದ್ದರು. ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದ ಅವರು ಭವಿಷ್ಯದ ನಾಡು ಕಟ್ಟಲು ಅಗತ್ಯವಿರುವ, ಶಾಸನ ರಚನೆ, ಸರ್ಕಾರದ ಯಂತ್ರ ರಚನೆ ಎಲ್ಲವನ್ನು ತಾವಿದ್ದ ನಾಲ್ಕೂವರೆ ವರ್ಷದಲ್ಲಿ ನಮಗೆ ಬಳುವಳಿಯಾಗಿ ನೀಡಿದ್ದಾರೆ. ಅವರ ಆದರ್ಶ ನಮಗೆ ಬಿಟ್ಟು ಹೋಗಿದ್ದಾರೆ. ಆ ಮಹನೀಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು ಎನ್ನುವುದು ನಮ್ಮ ನಂಬಿಕೆ ಎಂದರು.

ಅವರ ಜನ್ಮ ದಿನಾಚರಣೆಗೆ ಬಂದಾಗ ಅವರ ಪ್ರತಿಮೆ ಮಾಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಅದರಂತೆ ಕರ್ನಾಟಕ ಅಡಿಪಾಯ ಹಾಕಿದ ನಾಯಕನನ್ನು ನೆನೆಯಲು ವಿಧಾನಸೌಧದಲ್ಲಿ ಪ್ರತಿಮೆ ಅನಾವರಣ ಮಾಡಲಾಗಿದೆ ಎಂದರು.